

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ನವೆಂಬರ್ 4 ಸೋಮವಾರ 2024


ಮೈಸೂರು ಮಿತ್ರ 45 ಸುವರ್ಣ ಸಂಭ್ರಮ

ಸಂಪುಟ: 45 | ಸಂಚಿಕೆ: 197 | ಪುಟಗಳು: 12

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com



ಬನ್ನಿಮಂಟಪದಲ್ಲಿ ನೂತನ ಕೆಎಸ್‌ಆರ್‌ಟಿಸಿ

ಬಸ್ ನಿಲ್ದಾಣ ನಿರ್ಮಾಣ

ಸಾರಿಗೆ ಇಲಾಖೆಯಿಂದ ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

- 14 ಎಕರೆಯಲ್ಲಿ 100 ಕೋಟಿ ರೂ. ವೆಚ್ಚದ ಯೋಜನೆ
- 100 ಬಸ್ ನಿಲುಗಡೆಗೆ, 30 ಇವಿ ಬಸ್ ಚಾರ್ಜಿಂಗ್ ವ್ಯವಸ್ಥೆ

● *ಎಂ.ಟಿ.ಯೋಗೇಶ್ ಕುಮಾರ್*

ಮೈಸೂರು, ನ.3– ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರಿನ ಬನ್ನಿಮಂಟಪದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ.

ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್‌ಗಳ ಸುಗಮ ಸಂಚಾರ ಹಾಗೂ ನಿಲುಗಡೆಗೆ ಅಡಚಣೆಯಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ ಬಸ್‌ಗಳ ಆಗಮನ, ನಿರ್ಗಮನಕ್ಕೂ ತೊಂದರೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಉಲ್ಬಣಗೊಳ್ಳುವ ಮುನ್ನವೇ ಹೊಸ ಬಸ್ ನಿಲ್ದಾಣ ನಿರ್ಮಿಸಲು ಸಾರಿಗೆ ಸಂಸ್ಥೆಯ ಮೈಸೂರು ಗ್ರಾಮಾಂತರ ವಿಭಾಗ ನಿರ್ಧರಿಸಿದ್ದು, ಅದಕ್ಕಾಗಿ ಡಿಪಿಆರ್ (ಡಿಟೇಲ್ ಪ್ರಾಜೆಕ್ಟ್ ರಿಪೋರ್ಟ್) ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಿದೆ. ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನತ್ತ ಹೆಚ್ಚಿನ ಒಲವು

■9ನೇ ಪುಟಕ್ಕೆ


ಹೊಸ ಬಸ್ ನಿಲ್ದಾಣ ನಿರ್ಮಿಸುವ ಬನ್ನಿಮಂಟಪದ ಬಸ್ ಡಿಪೋಗೆ ಸೇರಿದ ಸ್ಥಳ.



ನೂತನ ಬಸ್ ನಿಲ್ದಾಣ ನಿರ್ಮಿಸಲು ಉದ್ದೇಶಿಸಿರುವ ಸ್ಥಳದ ನಕ್ಷೆ.







ಮಲೇಷ್ಯಾದಲ್ಲಿ ಅಂತರರಾಷ್ಟ್ರೀಯ ಸಂಗೀತ ಹಬ್ಬ–2024

ಮೈಸೂರಿನ ವೀಣಾ ವಿದುಷಿ ಅಶ್ವಿನಿ ನಾಗೇಂದ್ರ ಭಾಗಿ



ಮೈಸೂರು, ನ. 3– ಮಲೇಷ್ಯಾದ ಕೌಲಲಾಂಪುರದ ಸುಭಾಷ್ ಚಂದ್ರ ಬೋಸ್ ಇಂಡಿಯನ್ ಕಲ್ಚರಲ್ ಸೆಂಟರ್‌ನ‌ಲ್ಲಿ ನ.5ರಂದು ಸಂಜೆ 5.30ಕ್ಕೆ ಅಂತರರಾಷ್ಟ್ರೀಯ ಹಬ್ಬ–2024 ಅನ್ನು ಹಮ್ಮಿಕೊಳ್ಳಲಾಗಿದೆ.

ಈ ಸಾಂಸ್ಕೃತಿಕ ಹಬ್ಬಕ್ಕೆ ಚನ್ನಪಟ್ಟಣದ ಕಲ್ಪಶ್ರೀ ಪ್ರದರ್ಶನ ಕಲೆಗಳು ಕೇಂದ್ರ ಟ್ರಸ್ಟ್ ವತಿಯಿಂದ ಮೈಸೂರಿನ ವೀಣಾ ವಿದುಷಿ ಶ್ರೀಮತಿ ಅಶ್ವಿನಿ ನಾಗೇಂದ್ರ ಅವರು ಕನ್ನಡದ ಪ್ರತಿನಿಧಿಯಾಗಿ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕನ್ನಡದ ಭಾವಗೀತೆ ಹಚ್ಚೇವು ಕನ್ನಡದ ದೀಪ ಕರುನಾಡ ದೀಪ ಸಿರಿ ನುಡಿಯ ದೀಪ ಒಲವೆತ್ತಿ ತೋರುವ ದೀಪ ಹಾಡಿಗೆ ವೀಣೆಯ ಅದ್ಭುತ ಕಲೆಯನ್ನು ಅಲ್ಲಿ ಪ್ರದರ್ಶಿಸಲಿದ್ದಾರೆ.

ಪರಿಚಯ: ಇವರು ಹೆಸರಾಂತ ವೀಣಾ ವಾದಕರಾದ ಮೈಸೂರಿನ ವಿದ್ವಾನ್ ಆರ್.ಕೆ.ರಾಘವನ್ ಅವರ ಹತ್ತಿರ ವೀಣೆಯ ಅಭ್ಯಾಸ ಮಾಡಿದ್ದರು. ಹಲವಾರು ಕಡೆ ವೀಣಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಬಳ್ಳಾರಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಸರ್ವೇಜನಾ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ ವತಿಯಿಂದ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಕಡೆಯಿಂದ ಗಡಿನಾಡ ರತ್ನ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಕನ್ನಡ ನಾಡ ಸೇವಾ ಕೇಂದ್ರ, ದಾವಣಗೆರೆ ಇವರು ವಿಶ್ವಗುರು ಸದ್ಭಾವನ ಪ್ರಶಸ್ತಿ ಹಾಗೂ ಚಾಮರಾಜನಗರದ ರೋಟರಿ ಸಂಸ್ಥೆಯವರು ಆದರ್ಶ ಮಹಿಳೆ ಪ್ರಶಸ್ತಿಯನ್ನು ಕೊಟ್ಟು ಸನ್ಮಾನ ಮಾಡಿದ್ದಾರೆ.

ಹಾಸನ, ಬೇಲೂರು, ಉಜಿರೆ, ರಾಣೆಬೆನ್ನೂರು, ಬೆಂಗಳೂರು, ಕೊಪ್ಪಳ, ಪಂಚಾಕ್ಷರಿ ಗವಾಯಿ ಅವರ ಆಶ್ರಮ ಗದಗ್ ಹಾಗೂ ಇತ್ತೀಚಿಗೆ ನಡೆದ ನಾಡ ಹಬ್ಬ ದಸರಾದಲ್ಲಿ ವೀಣಾ ವಾದನ ಕಾರ್ಯಕ್ರಮ ಹೀಗೆ ಹತ್ತು ಹಲವಾರು ಕಡೆ ವೀಣಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು, ಗೌರವಕ್ಕೆ ಭಾಜನರಾಗಿರುತ್ತಾರೆ.

ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟಿಸ್: ಇಂದು ಬಿಜೆಪಿ ಪ್ರತಿಭಟನೆ



ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಅನಿಲ್ ಥಾಮಸ್ ಮಾತನಾಡಿದರು.

ಮೈಸೂರು, ನ.3(ಜಿಎ)–ವಕ್ಫ್ ಆಸ್ತಿ ಹೆಸರಿನಲ್ಲಿ ಸರ್ಕಾರವು ರೈತರ ಜಮೀನುಗಳಿಗೆ ನೋಟಿಸ್ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ಸೋಮವಾಡಿ (ನ.4) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ನಗರ ಅಧ್ಯಕ್ಷ ಎಲ್.ನಾಗೇಂದ್ರ ತಿಳಿಸಿದರು.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಳಗ್ಗೆ 11 ಗಂಟೆಗೆ ಹೊಸ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುತ್ತದೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಈ ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸರ್ಕಾರದ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಒಂದು ಸಮುದಾಯವನ್ನು ಓಲೈಕೆ ಮಾಡುವ ದೃಷ್ಟಿಯಿಂದ ದೀನ–ದಲಿತರ, ಬಡವರ ಜಮೀನುಗಳಿಗೆ ನೋಟಿಸ್ ನೀಡಿ ಅವರಿಂದ ಭೂಮಿಯನ್ನು ಕಿತ್ತುಕೊಳ್ಳುತ್ತಿದೆ. ಕೇಂದ್ರ ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ನೂತನ ವಕ್ಫ್ ಕಾಯಿದೆಯನ್ನು ಮಂಡಿಸಲಿದೆ. ಅಲ್ಲಿಯವರೆಗೆ ವಕ್ಫ್ ಹೆಸರಲ್ಲಿ ಎಷ್ಟು ಆಸ್ತಿ ಕಬಳಿಸಲು ಸಾಧ್ಯವೋ ಅಷ್ಟನ್ನು ಕಬಳಿಸಲು ರಾಜ್ಯದಲ್ಲಿ ಸಂಚು ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಹಲವಾರು ದಶಕಗಳಿಂದ ಭೂಮಿಯ ಒಡೆತನವನ್ನು ಹೊಂದಿರುವ ರೈತರಿಗೆ ನೋಟಿಸ್ ನೀಡಿ ವಕ್ಫ್ ಆಸ್ತಿ ಎನ್ನುತ್ತಿದ್ದಾರೆ. ಸರ್ಕಾರದ ಈ ನಡೆಯನ್ನು ಬಿಜೆಪಿಯು ಖಂಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲಾಗುತ್ತದೆ ಎಂದು ಹೇಳಿದ್ದಾರೆ. ಈ ಹೇಳಿಕೆಯೂ ಕೇವಲ ಬಾಯಿ ಮಾತಿನಲ್ಲಿ ಆಗದೇ, ಕಾರ್ಯ ರೂಪದಲ್ಲಿ ಆಗಬೇಕು. ಆದಷ್ಟು ಬೇಗನೆ ಸಂಬಂಧಿಸಿದ ಅಧಿಕಾರಿಗಳಿಗೆ ಸರ್ಕಾರದ ಆದೇಶದ ಮೂಲಕ ಸೂಚನೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ವಕ್ಫ್ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಪ್ರತಿ ಜಿಲ್ಲೆಗೂ ಹೋಗಿ ಅಧಿಕಾರಿಗಳೊಂದಿಗೆ ಕೂಡಿ ವಕ್ಫ್ ಅದಾಲತ್ ನಡೆಸುತ್ತಿದ್ದಾರೆ. ಅದಾಲತ್ ನಡೆಸುವ ನೆಪದಲ್ಲಿ ಬಡವರ ಆಸ್ತಿಯನ್ನು ಕಬಳಿಸುವ ಹುನ್ನಾರ ಅಡಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲದ ಕಾನೂನು ಈ ಸರ್ಕಾರದ ಅವಧಿಯಲ್ಲಿ ಏಕೆ ಜಾರಿಯಾಗುತ್ತಿದೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಿಂದಾಗಿ ಭೂಮಿಯ ಒಡೆತನ ಹೊಂದಿರುವವರು, ನಿವೇಶನಗಳನ್ನು ಹೊಂದಿರುವವರು ತಮ್ಮ–ತಮ್ಮ ಆರ್‌ಟಿಸಿ ಹಾಗೂ ಮೂಲ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸುವಂತಾಗಿದೆ. ಎಲ್ಲಿ ನಮ್ಮ ಆಸ್ತಿಯನ್ನು ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ಬಿಡುತ್ತಾರೋ ಎನ್ನುವ ಆತಂಕವೂ ಅವರಲ್ಲಿ ಮನೆ ಮಾಡಿದೆ. ಆದ್ದರಿಂದ ಸರ್ಕಾರ ರಾಜ್ಯದ ಜನರ ಹಿತ ಕಾಪಾಡಲು ಮುಂದಾಗಬೇಕು. ಪ್ರಸ್ತುತ ನಡೆಸುತ್ತಿರುವ ಅದಾಲತ್ ಹಾಗೂ ನೋಟಿಸ್ ನೀಡುವ ಪ್ರಕ್ರಿಯೆಗಳನ್ನು ಈಗಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಅಧ್ಯಕ್ಷ ಅನಿಲ್ ಥಾಮಸ್ ಮಾತನಾಡಿ, ಒಂದು ಸಾರಿ ವಕ್ಫ್ ಆಸ್ತಿ ಎಂದು ವಶಕ್ಕೆ ತಗೆದುಕೊಂಡರೆ ಸಂತ್ರಸ್ತರು ವಕ್ಫ್ ನ್ಯಾಯಮಂಡಳಿಯ ಮೊರೆ ಹೋಗಿ, ಅಲ್ಲಿ ತಮ್ಮ ಮೂಲ ದಾಖಲೆಗಳನ್ನು ಪ್ರಸ್ತುತಪಡಿಸಿ, ಆಸ್ತಿ ತಮ್ಮದು ಎಂದು ವಾದ ಮಂಡಿಸಬೇಕಾಗುತ್ತದೆ. ಆದರೆ ವಕ್ಫ್ ಬೋರ್ಡಿಗೆ ಈ ರೀತಿಯ ಯಾವುದೇ ಕಟ್ಟುಪಾಡು ಇಲ್ಲ. ಒಂದು ಆಸ್ತಿಯನ್ನು ತನ್ನದು ಎಂದರೆ ಸಾಕು. ಅದಕ್ಕೆ ದಾಖಲಾತಿಯನ್ನು ತೋರಿಸಲು ಬೇಕಾಗಿಲ್ಲ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರವಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮನ್ವಾಡಿ ಅವರು ವರದಿಯನ್ನು ಸಿದ್ಧಪಡಿಸಿದ್ದು, ಅದರಲ್ಲಿ ವಕ್ಫ್ ಆಸ್ತಿಯಿಂದ ಬಡ ಮುಸಲ್ಮಾನರಿಗೆ ಯಾವುದೇ ರೀತಿಯ ಉಪಯೋಗವಿಲ್ಲ. ಎಲ್ಲವೂ ಶ್ರೀಮಂತ ಮುಸಲ್ಮಾನರಿಗೆ ಅನುಕೂಲವಾಗುತ್ತಿದೆ ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿರುವ ಜಮೀರ್ ಅಹಮ್ಮದ್ ಖಾನ್ ಅವರು ಸ್ವತಃ ಹೇಳಿಕೆಯನ್ನು ನೀಡುವ ಸಂದರ್ಭದಲ್ಲಿ ವಕ್ಫ್ ಆಸ್ತಿಯನ್ನು ಮುಕ್ಕಾಲು ಭಾಗ ಶ್ರೀಮಂತ ಮುಸಲ್ಮಾನರೇ ಕಬಳಿಸಿದ್ದಾರೆ ಎಂದಿದ್ದಾರೆ. ಈ ವಿಚಾರವಾಗಿ ಸಚಿವರು ತನಿಖೆ ನಡೆಸುವುದು ಸೂಕ್ತವಾಗಿದೆ ಹೊರತು, ರೈತರ ಜಮೀನುಗಳಿಗೆ ನೋಟಿಸ್ ನೀಡುವುದು ತರವಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಕೋಷ್ಠ ಸಂಚಾಲಕ ಫಣೀಶ್, ಮಾಜಿ ಮೇಯರ್ ಸಂದೇಶ್ ಸ್ವಾಮಿ, ನಗರ ಪ್ರಧಾನ ಕಾರ್ಯದರ್ಶಿಗಳಾದ ಗಿರಿಧರ್, ಬಿ.ಎಂ.ರಘು, ನಗರ ಉಪಾಧ್ಯಕ್ಷ ರುದ್ರಮೂರ್ತಿ, ನಗರ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ಸಂಚಾಲಕ ಬಿ.ಎಂ.ಸಂತೋಷ್ ಕುಮಾರ್, ಮುಖಂಡರಾದ ರಾಮೇಗೌಡ, ಸೋಮಸುಂದರ್ ಉಪಸ್ಥಿತರಿದ್ದರು.

ನೂತನ ನಂದಿನಿ ಹಾಲಿನ ಕೇಂದ್ರ ಉದ್ಘಾಟನೆ...



ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ಪ್ರಾರಂಭಿಸಿರುವ ನೂತನ ನಂದಿನಿ ಹಾಲಿನ ಕೇಂದ್ರವನ್ನು ಮಾಜಿ ಮೈಮುಲ್ ಅಧ್ಯಕ್ಷ ಸಿ.ಬಸವೇಗೌಡ, ಕೆ.ಉಮಾಶಂಕರ್ ಉದ್ಘಾಟಿಸಿದರು. ಈ ವೇಳೆ ದಿ ಮೈಸೂರು ಕೋ–ಆಪರೇಟಿವ್ ಬ್ಯಾಂಕ್ ಎಸ್‌ಟಿ ವಿಭಾಗದ ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ, ಮಾಜಿ ಅಧ್ಯಕ್ಷ ಸಿ.ರೇವಣ್ಣ, ಜನಹಿತ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಸ್.ಕೃಷ್ಣಕುಮಾರ್, ದಿ ಮೈಸೂರು ಕೋ–ಆಪರೇಟಿವ್ ಬ್ಯಾಂಕ್ ಎಸ್‌ಸಿ ಮೀಸಲು ನಿರ್ದೇಶಕ ಸ್ಥಾನದ ಆಕಾಂಕ್ಷಿ ಕೆ.ಗಿರೀಶ್, ಮಾಲೀಕರಾದ ವಿಜಯ್‌ಕುಮಾರ್, ಸೀತಾರಾಮ್ ಇದ್ದರು.

ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ


ಮೈಸೂರು, ನ.3– 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ/ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 97 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳಿಸಿದ ವಿಪ್ರ ವಿದ್ಯಾರ್ಥಿ/ ವಿದ್ಯಾರ್ಥಿನಿಯರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ರಾಜ್ಯ ಮಟ್ಟದಲ್ಲಿ ಪುರಸ್ಕರಿಸಲಿದೆ. ಅರ್ಹರು ನಿಗದಿತ ಅರ್ಜಿಯೊಡನೆ ಅಂಕಪಟ್ಟಿ, ಆಧಾರ್ ಪ್ರತಿ ಹಾಗೂ ಭಾವಚಿತ್ರದೊಡನೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ, ನಂ.3070, ಗಾಯತ್ರಿ ಭವನ, 9ನೇ ಮುಖ್ಯ ರಸ್ತೆ, ಗಾಯತ್ರೀ ಭವನ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು–70 ವಿಳಾಸಕ್ಕೆ ನೇರವಾಗಿ ಅಂಚೆ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ರಾಜ್ಯ ಉಪಾಧ್ಯಕ್ಷ ನಂ.ಶ್ರೀಕಂಠ ಕುಮಾರ್ ಅವರನ್ನು ಮೊ.9481067333 ಮೂಲಕ ಸಂಪರ್ಕಿಸಬಹುದಾಗಿದೆ.

ದೀಪಾವಳಿ ಹಬ್ಬದ ಅಂಗವಾಗಿ ಗೋಪೂಜೆ



ಮೈಸೂರಿನ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಅಂಗವಾಗಿ ಅರ್ಚಕರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಗೋ ಪೂಜೆ ನೆರವೇರಿಸಲಾಯಿತು. ಇದೇ ವೇಳೆ ನಾಗರಾಜ್, ಶಶಿಕಲಾ, ಪ್ರೇಮ, ಅರ್ಚಕರಾದ ಶೇಷಾದ್ರಿ, ನವೀನ್ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ



ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಪದ್ಮಾಶೇಖರ್ ಅವರನ್ನು ಮೈಸೂರಿನ ಅವರ ನಿವಾಸದಲ್ಲಿ ಮೈಸೂರಿನ ವಿಜಯನಗರ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಚಿತ್ರದಲ್ಲಿ ಸಂಸ್ಥೆಯ ಕಾರ್ಯದರ್ಶಿ ರಾಮಕೃಷ್ಣ, ಪತ್ರಿಕಾ ಕಾರ್ಯದರ್ಶಿ ಪಡುವಾರಹಳ್ಳಿ ಬಿ.ಶ್ರೀನಿವಾಸ್, ಸಹ ಕಾರ್ಯದರ್ಶಿ ರವೀಂದ್ರಗೌಡ, ಬಿಜೆಪಿ ಮುಖಂಡ ಸುರೇಶ್ ಅವರನ್ನು ಕಾಣಬಹುದು.

ರಾಷ್ಟ್ರೀಯ ಐಕ್ಯತಾ ದಿನ



ಮೈಸೂರಿನ ಮಹಾಜನ ಪ್ರೌಢಶಾಲೆಯಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನವನ್ನು ರಾಷ್ಟ್ರೀಯ ಐಕ್ಯತಾ ದಿನವನ್ನಾಗಿ ಆಚರಿಸಲಾಯಿತು. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯಿನಿ ಎಸ್.ಸುಜಾತ, ಶಾಲೆಯ ಶಿಕ್ಷಕರಾದ ಸಿ.ಜೆ.ವಿಂದ್ಯಾ, ಯೋಗನರಸಿಂಹ, ಅಜಯ್ ಎಂ.ಬಿ., ರಮೇಶ್, ಇ.ಇಂದ್ರಾಂಜಲಿ, ಶ್ರುತಿ, ಸುಪ್ರಿಯ ಮತ್ತಿತರರು ಉಪಸ್ಥಿತರಿದ್ದರು.

‘ಲಾ ಗೈಡ್’ ವೆಂಕಟೇಶ್‌ಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಗೌರವ



ಮೈಸೂರು ವಿವಿಯ ಓವೆಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್ ಅವರು ಹಿರಿಯ ವಕೀಲರೂ ಆದ ‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಹೆಚ್.ಎನ್.ವೆಂಕಟೇಶ್ ಅವರ ನಿಸ್ವಾರ್ಥ ಕಾನೂನು ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ನೀಡಿ, ಗೌರವಿಸಿದರು. ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್‌ಖಾನ್ ಇದ್ದಾರೆ.

ಮೈಸೂರು, ನ.3–ಹಿರಿಯ ವಕೀಲರೂ ಆದ ‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಹೆಚ್.ಎನ್.ವೆಂಕಟೇಶ್ ಅವರ ನಿಸ್ವಾರ್ಥ ಕಾನೂನು ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ ಇವರಿಗೆ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಿದೆ.

ಮೈಸೂರು ವಿವಿಯ ಓವೆಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶಾಸಕ ತನ್ವೀರ್ ಸೇಠ್ ಅವರು ವೆಂಕಟೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಹಿರಿಯ ಪತ್ರಕರ್ತ ಎಂ.ಬಿ.ಮರಮ್‌ಕಲ್ ಹಿರಿಯ ವಕೀಲರಾದ ಎಂ.ಡಿ.ಹರೀಶ್‌ಕುಮಾರ್ ಹೆಗ್ಡೆ, ಉದ್ಯಮಿ ಅಭಿಷೇಕ್ ಹೆಗ್ಡೆ ಸೇರಿ ಹಲವು ಗಣ್ಯರು ಹಾಜರಿದ್ದರು.

‘ಲಾ ಗೈಡ್’ ಕನ್ನಡ ಕಾನೂನು ಮಾಸಪತ್ರಿಕೆ 2000ನೇ ಇಸವಿಯಲ್ಲಿ ಕಾನೂನಿನ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡಬೇಕು ಅದರಲ್ಲೂ ನಮ್ಮ ಮಾತೃ ಭಾಷೆ ಕನ್ನಡದಲ್ಲಿ ಅವರಿಗೆ ಮಾಹಿತಿ ಸಿಗಬೇಕು ಎನ್ನುವ ಕಾರಣಕ್ಕೆ ಎಚ್.ಎನ್.ವೆಂಕಟೇಶ್ ಆರಂಭಿಸಿದರು. ಕಳೆದ 23 ವರ್ಷಗಳಿಂದಲೂ ಯಶಸ್ವಿಯಾಗಿ ಜನ ಸಾಮಾನ್ಯರಿಗೆ ಕಾನೂನಿನ ತಿಳುವಳಿಕೆ ಹಾಗೂ ಮಾಹಿತಿ ನೀಡುತ್ತಾ ಪತ್ರಿಕೆ 24ನೇ ವರ್ಷಕ್ಕೆ ಕಾಲಿಟ್ಟಿದೆ.

‘ಲಾ ಗೈಡ್’ ಮಾಸಪತ್ರಿಕೆ ವತಿಯಿಂದ ಸಮಾಜ ಮುಖಿ ಕಾರ್ಯಗಳು, ತರಬೇತಿ ಕಾರ್ಯಾಗಾರಗಳನ್ನು ನಡೆಸುತ್ತಿರುವ ವೆಂಕಟೇಶ್, ಕೊರೊನಾ ಸಂದರ್ಭದಲ್ಲಿ ವಕೀಲರಿಗೆ ದಿನಸಿ ಕಿಟ್ ವಿತರಿಸಲಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ವಿತರಿಸಿದ್ದಾರೆ. ಅಷ್ಟೇ ಅಲ್ಲ ಲಾಗೈಡ್ ವತಿಯಿಂದ ಹಲವು ಕಾನೂನಿನ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಉಚಿತ ತರಬೇತಿ ನೀಡುತ್ತಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಸರ್ಕಾರಿ ಅಭಿಯೋಜಕರ (ಅಸಿಸ್ಟೆಂಟ್ ಪಿಪಿ ಹಾಗೂ ಪಿಪಿ) ಪರೀಕ್ಷೆಗೆ ಸಿದ್ಧವಾಗುವವರಿಗೆ ತಜ್ಞರಿಂದ ಉಚಿತ ತರಬೇತಿ ನೀಡಿಸಿ ಪಾಠ ಮಾಡಿಸುತ್ತಿದ್ದಾರೆ. ನ್ಯಾಯಾಧೀಶರಾಗಿ ಆಯ್ಕೆಯಾಗಲು ಬೇಕಾದ ತರಬೇತಿಯನ್ನು ನೀಡಿದ ಹೆಗ್ಗಳಿಕೆ ಲಾ ಗೈಡ್ ಕನ್ನಡ ಕಾನೂನು ಬಳಗದ್ದಾಗಿದೆ. ಪುರಸದ್ಕಾರ ಸ್ವೀಕರಿಸಿ ಮಾತನಾಡಿದ, ಎಚ್.ಎನ್.ವೆಂಕಟೇಶ್, ಇದು ನನಗೆ ವೈಯಕ್ತಿಕವಾಗಿ ಸಿಕ್ಕ ಗೌರವ ಅಲ್ಲ ನನ್ನ ‘ಲಾ ಗೈಡ್’ ಬಳಗಕ್ಕೆ ಸಿಕ್ಕ ಗೌರವ. ಕಾನೂನು ಸರಳವಾಗಿ ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣಕ್ಕೆ ಕನ್ನಡದಲ್ಲಿ ಕಾನೂನನ್ನು ಜನ ಸಾಮಾನ್ಯರಿಗೆ ಅರ್ಥ ಮಾಡಿಸಲು ನಾನು ಲಾ ಗೈಡ್ ಕನ್ನಡ ಕಾನೂನು ಪತ್ರಿಕೆ ಆರಂಭಿಸಿದೆ. ನನ್ನ ಸ್ನೇಹಿತರು ಅದಕ್ಕೆ ಸಾಥ್ ಕೊಟ್ಟರು. ಲಾ ಗೈಡ್ ಪತ್ರಿಕೆ ಮೂಲಕ ಹತ್ತು ಹಲವು ಸಮಾಜಮುಖಿ ಕೆಲಸಗಳು ಆಯ್ತು. ಇಂದು ಲಾಗೈಡ್ ನ್ಯಾಯಾಂಗ ವ್ಯವಸ್ಥೆಯ ಒಂದು ಭಾಗವಾಗಿದೆ. ನ್ಯಾಯಮೂರ್ತಿಗಳು ವಕೀಲರು ನ್ಯಾಯಾಲಯದ ಸಿಬ್ಬಂದಿ ಜನ ಸಾಮಾನ್ಯರಿಗೂ ಲಾ ಗೈಡ್ ಪತ್ರಿಕೆ ತಲುಪುತ್ತಿದೆ. ಪುರಸ್ಕಾರದಿಂದ ನಮ್ಮ ಜವಾಬ್ದಾರಿ ಹೆಚ್ಚಿಸಿದೆ. ಖಂಡಿತಾ ಕನ್ನಡಲ್ಲೇ ನಮ್ಮ ಸೇವೆ ಮುಂದುವರಿಯುತ್ತೇ. ಇನ್ನು ಹೆಚ್ಚು ಹೆಚ್ಚು ಜನರಿಗೆ ಕಾನೂನು ಕನ್ನಡದಲ್ಲೇ ಅರ್ಥ ಮಾಡಿಸುವ ಕೆಲಸ ನಾವು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇಂದು ಉಪನ್ಯಾಸ

ಮೈಸೂರು: ಮೈಸೂರಿನ ಹಿರಿಯ ನಾಗರಿಕರ ಮಂಡಳಿ ವತಿಯಿಂದ ಮಾಸಿಕ ಉಪನ್ಯಾಸ ಸರಣಿಯ ಭಾಗವಾಗಿ ಜಯಲಕ್ಷ್ಮಿಪುರಂನ ಸರಸ್ವತಿ ಸಮುದಾಯ ಭವನದಲ್ಲಿ ನ.4ರಂದು ಸಂಜೆ 5 ಗಂಟೆಗೆ ಡಾ.ಎಂ.ಎಸ್. ಪ್ರಸನ್ನಕುಮಾರ್ ಅವರಿಂದ ಹಿರಿಯ ನಾಗರಿಕರ ಆರೋಗ್ಯ ಜೀವನ ಪದ್ಧತಿ ಕುರಿತು ಉಪನ್ಯಾಸ ಏರ್ಪಡಿಸಲಾಗಿದೆ. ಹಿರಿಯ ನಾಗರಿಕರ ಮಂಡಳಿ ಅಧ್ಯಕ್ಷ ಡಾ.ಹೆಚ್.ಎಂ. ನಾಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ.


ವಧು–ವರರ ಸಮಾವೇಶ

ಮೈಸೂರು: ಮೈಸೂರಿನ ಉತ್ತರಾದಿ ಮಠದ ರಸ್ತೆಯಲ್ಲಿರುವ ಶ್ರೀ ವಿದ್ಯಾ ಭಾರತಿ ಕಲ್ಯಾಣ ಮಂಟಪದಲ್ಲಿ ನ.10 ರಂದು ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ವೀರಶೈವ ಲಿಂಗಾಯತ ವಧು–ವರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆಸಕ್ತರು ನ.9 ರೊಳಗೆ ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ. ಮಾಹಿತಿಗೆ ಮೊ. 96 86205346 ಸಂಪರ್ಕಿಸಬಹುದು.

ಇಂದಿನಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆ

ಮೈಸೂರು: ಕೆ.ಆರ್.ನಗರ ಪುರಸಭೆ ವ್ಯಾಪ್ತಿಯಲ್ಲಿ ನ.4ರಿಂದ 14ರವರೆಗೆ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಸಮೀಕ್ಷೆಯನ್ನು ಕೈಗೊಳ್ಳುತ್ತಿದ್ದು, ಈ ಹಿನ್ನೆಲೆ ಅರ್ಹ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳು ಕೆ.ಆರ್.ನಗರ ಪುರಸಭೆಯ ಆರೋಗ್ಯ ಶಾಖೆಯಲ್ಲಿ ಸದರಿ ಸಮೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

4.11.2024 ಸೋಮವಾರ, ಮಳೆ ನಕ್ಷತ್ರ: ಸ್ವಾತಿ, 24.10.2024ರಿಂದ 05.11.2024 ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ತಿಥಿ: ತದಿಗೆ, ನಕ್ಷತ್ರ: ಅನುರಾಧ, ರಾಹುಕಾಲ: ಬೆಳಗ್ಗೆ 7.30ರಿಂದ 9ರವರೆಗೆ

■ **ರಾಮ್‌ಸನ್ಸ್ ಪ್ರತಿಷ್ಠಾನ :** ಬೊಂಬೆ ಮನೆ, ದಸರೆಯ ಬೊಂಬೆ ಪ್ರದರ್ಶನದ 20ನೇ ಅವತರಣಿಕೆ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, 91, ಆಮ್ರಪಾಲಿ ಸೀರೆ ಮಳಿಗೆಯ ಮೇಲೆ, ನಜರ್‌ಬಾದ್ ಮುಖ್ಯ ರಸ್ತೆ, ಬೆಳಗ್ಗೆ 10 ರಿಂದ.

■ **ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ :** 47ನೇ ವರ್ಷದ ಕಾರ್ತಿಕ ಮಾಸದ ಶ್ರೀ ಮಲೆ ಮಹದೇಶ್ವರಸ್ವಾಮಿ ಪೂಜಾ ಮಹೋತ್ಸವ, 26ನೇ ವರ್ಷದ ಮಹಾಕುಂಭಾಭಿಷೇಕ, 10ನೇ ವರ್ಷದ ಹಾಲರವಿ ಸೇವೆ, ಬೆಳಗ್ಗೆ 6 ಗಂಟೆಯಿಂದ ಗಂಗಾಪೂಜೆಯೊಂದಿಗೆ ಕಳಸ ತರುವುದು, ಶ್ರೀ ಸ್ವಾಮಿಯ ಕಳಸ ಸ್ಥಾಪನೆ, ಶ್ರೀ ಗಣಪತಿ ಪೂಜೆ, ಶ್ರೀ ಶನೇಶ್ವರ ಸ್ವಾಮಿ ಪೂಜೆ, 6.30ಕ್ಕೆ ಮಹಾರುದ್ರಾಭಿಷೇಕ, ಬೆಳಗ್ಗೆ 8 ಗಂಟೆಗೆ ಗರಡಿಕೇರಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಿಂದ ಹಾಲರವಿ ಕಳಸ ದೇವಸ್ಥಾನಕ್ಕೆ ತರುವುದು, ಬೆಳಗ್ಗೆ 10 ಗಂಟೆಯಿಂದ ಶ್ರೀ ಸ್ವಾಮಿಯ ಸುವರ್ಣ ಕೊಳಗಕ್ಕೆ ವಿಶೇಷ ಅಭಿಷೇಕ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ಸಂಜೆ 6.30ಕ್ಕೆ ದೀಪೋತ್ಸವ, ಶ್ರೀ ಚಿನ್ಮಯ ಭಜನಾ ಮಂಡಳಿಯಿಂದ ಭಜನೆ, ಶ್ರೀ ಮಲೆ ಮಹದೇಶ್ವರ ಕಂಸಾಳೆ ತಂಡದ ಶ್ರೀ ಕೈಲಾಸ ಮೂರ್ತಿ ಮತ್ತು ವೃಂದದವರಿಂದ ಕಂಸಾಳೆ ಮತ್ತು ಜನಪದ ಗೀತೆ, ಸ್ಥಳ: ದೇವಸ್ಥಾನದ ಪ್ರಾಂಗಣ, ಗರಡಿಕೇರಿ, ಲಷ್ಕರ್ ಮೊಹಲ್ಲಾ.

■ **ರಾಯನಕೆರೆ ಶ್ರೀ ಬಸವೇಶ್ವರ ಮತ್ತು ವೀರಭದ್ರೇಶ್ವರ ಭದ್ರಕಾಳಮ್ಮ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್:** ದಾಸೋಹ ಭವನದ ಉದ್ಘಾಟನಾ ಸಮಾರಂಭ, ಬೆಳಗ್ಗೆ 4.30ರಿಂದ ಗಂಗೆ ಪೂಜೆ, ದಾಸೋಹ ಭವನ ಪ್ರವೇಶ, ಪೂಜಾ ನೇತೃತ್ವ: ಮುರಡಗಳ್ಳಿಯ ಶ್ರೀ ಸದಾಶಿವ ಸ್ವಾಮಿಗಳು, ಮಲ್ಲಪ್ಪ ಮತ್ತು ಬಸವಣ್ಣ, ಧಾರ್ಮಿಕ ಸಭೆ–ದಿವ್ಯ ಸಾನ್ನಿಧ್ಯ: ಶ್ರೀ ಕುಂದೂರು ಮಠದ ಶ್ರೀ ಡಾ.ಶರತ್‌ಚಂದ್ರಸ್ವಾಮಿಗಳು, ದಿವ್ಯ ಸಮ್ಮುಖ: ಶ್ರೀ ಕುದೇರು ಮಠದ ಶ್ರೀ ಗುರುಶಾಂತ ಸ್ವಾಮಿಗಳು, ಮಹಾಂತೇಶ್ವರ ಮಠದ ಶ್ರೀ ಪರಶಿವಮೂರ್ತಿ ಸ್ವಾಮಿಗಳು, ಪಡಗೆಯ ವಿರಕ್ತ ಮಠದ ಶ್ರೀ ಷಡಕ್ಷರಿ ಸ್ವಾಮಿಗಳು, ಅಧ್ಯಕ್ಷತೆ: ಟ್ರಸ್ಟ್ ಅಧ್ಯಕ್ಷ ಹೆಚ್.ವಿ.ಬಸವ ರಾಜ್ ಹಿನಕಲ್, ಬೆಳಗ್ಗೆ 11 ಗಂಟೆಗೆ. ಉದ್ಘಾಟನೆ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅತಿಥಿಗೃಹ ಉದ್ಘಾಟನೆ: ಶಾಸಕ ಜಿ.ಟಿ.ದೇವೇಗೌಡ, ಸ್ಥಳ: ರಾಯನಕೆರೆ ದೇವಸ್ಥಾನದ ಆವರಣ.

■ **ಶ್ರೀ ವೀರಭದ್ರಸ್ವಾಮಿ ಹಾಗೂ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್:** ಕಾರ್ತಿಕ ಮಾಸದ ವಿಶೇಷ ಪೂಜಾ ಮಹೋತ್ಸವ, ಅಗ್ನಿ ಕೊಂಡೋತ್ಸವ ಮತ್ತು ಗಿರಿಜಾ ಕಲ್ಯಾಣ, ಮೊದಲ ಕಾರ್ತಿಕ ಸೋಮವಾರದ ಅಂಗವಾಗಿ ಬೆಳಗ್ಗೆ 7 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿ ಹಾಗೂ ಚಾಮರಾಜೇಶ್ವರ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ, ಬೆಳಗ್ಗೆ 10.30ಕ್ಕೆ ಸುಮಂಗಲಿಯರ ಪೂಜೆ ತದನಂತರ ಪ್ರಾಕಾರದ ಸುತ್ತ ಉತ್ಸವ, ಸಂಜೆ 7.30ಕ್ಕೆ ರಾಜ ಬೀದಿಗಳಲ್ಲಿ ನಂದಿ ಧ್ವಜದ ಜೊತೆಗೆ ಉತ್ಸವ, ಸ್ಥಳ: ದೇವಸ್ಥಾನ, ಡಿ.ಬನುಮಯ್ಯ ರಸ್ತೆ, ಕೆ.ಆರ್. ಮೊಹಲ್ಲಾ.

■ **ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠ (ಶ್ರೀ ಸುತ್ತೂರು ಕ್ಷೇತ್ರ, ಮೈಸೂರು ಜಿಲ್ಲೆ) :** ಆಗಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃ ಗದ್ದುಗೆ, ಶ್ರೀ ಮಹದೇಶ್ವರ ಸನ್ನಿಧಿ, ಶ್ರೀ ವೀರಭದ್ರೇಶ್ವರ ಮತ್ತು ಶ್ರೀ ಸೋಮಶ್ವೇರ ದೇವಸ್ಥಾನಗಳು, ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮಗಳು, ಸ್ಥಳ: ಶ್ರೀ ಸುತ್ತೂರು ಶ್ರೀ ಕ್ಷೇತ್ರ, ಮೈಸೂರು ಜಿಲ್ಲೆ, ಬೆಳಗ್ಗೆಯಿಂದ.

■ **ವಿದ್ಯಾವರ್ಧಕ ಸಂಘ, ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜು:** 69ನೇ ಕನ್ನಡ ರಾಜ್ಯೋತ್ಸವ, ಅಧ್ಯಕ್ಷತೆ: ವಿದ್ಯಾವರ್ಧಕ ಸಂಘದ ಗೌರವ ಅಧ್ಯಕ್ಷ ಗುಂಡಪ್ಪಗೌಡ, ಸ್ಥಳ: ಗಣಕಯಂತ್ರ ಪ್ರಯೋಗಾಲಯ, ಕಾಲೇಜು ಆವರಣ, ಮಧ್ಯಾಹ್ನ 3.30ಕ್ಕೆ

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10–ಚಿಂತನ, 6.15–ಗೀತಾರಾಧನ, 6.35 ಮತ್ತು ಸಂಜೆ 6.10: “ಅಂಚೆ –ಅಂಕನ–ಆಕಾಶವಾಣಿ ಅಂಕಣ, ಪ್ರಸ್ತುತಿ: ಡಾ.ಅಮ್ಮಸಂದ್ರ ಸುರೇಶ ಹಾಗೂ ಎಂ.ಎನ್.ವಿಜಯಲಕ್ಷ್ಮಿ, ಪ್ರಾಯೋಜಕರು: ಭಾರತೀಯ ಅಂಚೆ, ಮೈಸೂರು ವಿಭಾಗ, 6.40–ಅರಿವಿನ ಶಿಖರ–ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ–ರೋಹಿಣಿ ಸುಧಾಮ್, ವ್ಯಾಖ್ಯಾನ–ಡಾ.ಪ್ರದೀಪ್‌ಕುಮಾರ್ ಹೆಬ್ರಿ, 6.50–ರೈತರಿಗೆ ಸಲಹೆ, 7.15–“ಭರವಸೆ ಹೊನಲು–ವೈದ್ಯರ ಕಿವಿಮಾತು–ಪ್ರಾಯೋಜಿತ ಕಾರ್ಯಕ್ರಮ, ಪ್ರಾಯೋಜಕರು–ಟ್ರಸ್ಟ್‌ವೆಲ್ ಆಸ್ಪತ್ರೆ, ಜೆ.ಸಿ. ರಸ್ತೆ, ಬೆಂಗಳೂರು, 8.30–ಕನ್ನಡ ಚಿತ್ರಗೀತೆಗಳು, 9.00–ನೆನಪಿನಂಗಳ (ಧ್ವನಿ ಭಂಡಾರದಿಂದ): ಕನ್ನಡ ಸಾಹಿತ್ಯ ಕ್ಷೇತ್ರದ ಹಿರಿಯ ವಿದ್ವಾಂಸರಾದ ಡಾ.ಟಿ.ವಿ. ವೆಂಕಟಾಚಲಶಾಸ್ತ್ರಿ ಅವರೊಂದಿಗೆ ಡಾ.ಬಿ.ವಿ.ವಸಂತಕುಮಾರ್ ಅವರು ನಡೆಸಿದ್ದ ಸಂವಾದದ ಮೊದಲ ಭಾಗ. 10.00–ಕರ್ನಾಟಕ ಶಾಸ್ತ್ರೀಯ ಸಂಗೀತ: ಬಾಲಾಜಿ ಶಂಕರ್–ಹಾಡುಗಾರಿಕೆ, 11.00–ನಿಮ್ಮೊಂದಿಗೆ ಮೈಸೂರು ಆಕಾಶವಾಣಿ ನೇರ ಫೋನ್ ಇನ್ ಕಾರ್ಯಕ್ರಮ–ಗೇಮ್ ಶೋ, ಪ್ರಸ್ತುತಿ: ದಿಗ್ವಿಜಯ್ . ಬಿ, 12.05 – ವನಿತಾ ವಿಹಾರ–ಕನ್ನಡ ನಾಡು ನುಡಿ...ಆರತಿ .ಎನ್.ರಾವ್ ಅವರಿಂದ ಭಾಷಣ. ನಂತರ ನನ್ನ ಕನ್ನಡ ಶಾಲೆ.... ಕಲ್ಪನ ಹೆಗಡೆ ಅವರಿಂದ ಪ್ರಬಂಧ ವಾಚನ. ಪ್ರಸ್ತುತಿ: ಮಂಜುಳಾ ಪುರಾಣಿಕ. **ಮಧ್ಯಾಹ್ನ:** 12.35–ದೇವರನಾಮ–ಸಿ.ಎಸ್.ಲಕ್ಷ್ಮಿ, 12.45–ನಮ್ಮ ಆರೋಗ್ಯ: ಸಾಂಕ್ರಾಮಿಕ ರೋಗಗಳು–ನಿಯಂತ್ರಣ ಮತ್ತು ಮುನ್ನೆಚ್ಚರಿಕೆ’ ಕುರಿತು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯ ಜಿಲ್ಲಾ ಸಾಂಕ್ರಾಮಿಕ ರೋಗ ತಜ್ಞರಾದ ಡಾ.ಕವಿತಾ. ಹೆಚ್.ಎಸ್. ಅವರೊಂದಿಗೆ ಮಾತುಕತೆ. ಇವರೊಂದಿಗೆ ಭಾಗವಹಿಸುತ್ತಾರೆ: ಬೇದ್ರೆ ಮಂಜುನಾಥ್, 1.00–ಚಿತ್ರಗೀತೆಗಳು, 1.20–ಭಾವಗೀತೆಗಳು, 2.40–ಚಿತ್ರಗೀತೆಗಳು, 3.00–ಕರ್ನಾಟಕ ಶಾಸ್ತ್ರೀಯ ಸಂಗೀತ: ಕದ್ರಿ ಗೋಪಾಲ ನಾಥ್–ಸ್ಯಾಕ್ಸೋಫೋನ್ ವಾದನ, 4.00–ಮಹಿಳಾರಂಗ–“ನಾನು ನನ್ನ ಕಂಪನಿ” ಉತ್ತರ ಕರ್ನಾಟಕ ಶೈಲಿಯ ಆಹಾರಿಕ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸುವ ಮಹೇಶ್ವರಿ ಅವರೊಂದಿಗೆ ಮಾತುಕತೆ. ಪ್ರಸ್ತುತಿ: ಸಹನ, 4.45–ಹಿಂದಿ ಪಾಠ, –ಡಾ.ಎಸ್.ಪಿ.ವಿದ್ಯಾಕುಮಾರ್, 6.50–ಕೃಷಿರಂಗ: ಮಳೆ ಆಧರಿತ ಬೇಸಾಯ ಈ ಕುರಿತು ಚಿಕ್ಕನಾಯಕನಹಳ್ಳಿ ತಾಲೂಕು ಭಟ್ಟರಹಳ್ಳಿಯ ಬಿ.ಜಿ.ಗಿರೀಶ್ ಅವರೊಂದಿಗೆ ಸಂದರ್ಶನ. ಸಂದರ್ಶಕರು: ಎನ್.ಕೇಶವಮೂರ್ತಿ, 7.45–ಕನ್ನಡದಲ್ಲಿ ಭಾಷಣ, 8.00–ಯುವವಾಣಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಚಿತ್ರ ಚಿತ್ತಾರ, ನಡೆಸಿಕೊಡುತ್ತಾರೆ. ಮಂಡ್ಯ ಜಿಲ್ಲೆ ಚಿನಕುರಳಿಯ ಎಸ್.ಟಿ.ಜಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ರಾವಣಿ ಗಿರೀಶ್, 9.30–ಕರ್ನಾಟಕ ಶಾಸ್ತ್ರೀಯ ಸಂಗೀತ: ಲಾಲ್‌ಗುಡಿ ಶ್ರೀಮತಿ ಬ್ರಹ್ಮಾನಂದಂ ಮತ್ತು ಲಾಲ್‌ಗುಡಿ. ಆರ್.ರಾಜಲಕ್ಷ್ಮಿ – ಯುಗಳ ವೈಯೋಲಿನ್ ವಾದನ, 10.00–ನಾಟಕ–ಆಶಾಕಿರಣ, ರಚನೆ –ಡಾ.ವಿ.ಚಂದ್ರಶೇಖರಮೂರ್ತಿ, ನಿರ್ಮಾಣ–ಪ್ರಭುಸ್ವಾಮಿ ಮಳಿಮಠ್, 10.30–ಸವಿನೆನಪು

ಮೈಸೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಸಮಾರಂಭ

ವಿಜ್ಞಾನ, ತಂತ್ರಜ್ಞಾನದಲ್ಲೂ ಕನ್ನಡ ಭಾಷೆ ಬಳಸಿ, ಬೆಳೆಸಬೇಕು

- ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಸಲಹೆ
- ಕನ್ನಡದ ಕಂಪು, ರಾರಾಜಿಸಿದ ಕನ್ನಡ ಬಾವುಟಗಳು
- ಭುವನೇಶ್ವರಿ ದೇವಿಯ ವರ್ಣರಂಜಿತ ಮೆರವಣಿಗೆ
- ಮಾತೃ ಭಾಷೆ ಕನ್ನಡ, ನನ್ನ ತಾಯಿ ನುಡಿ ಕನ್ನಡ ಪ್ರೇಮ





ಮೈಸೂರು ವಿಶ್ವವಿದ್ಯಾನಿಲಯದ ಎದುರಿನ ಓವಲ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. (ಎಡಚಿತ್ರ), ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೂ ಮುನ್ನ ತಾಯಿ ಭುವನೇಶ್ವರಿ ಸ್ತಬ್ಧಚಿತ್ರದ ವರ್ಣರಂಜಿತ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು.

ಮೈಸೂರು, ನ.3(ಬಿಎಲ್‌ಯು)– ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ನಡೆಯಿತು.

ಮೈಸೂರು ವಿಶ್ವವಿದ್ಯಾನಿಲಯದ ಎದುರಿನ ಓವಲ್ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವ ಸಮಾರಂಭಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಇದಕ್ಕೂ ಮೊದಲು ಮೈಸೂರು ಅರಮನೆಯ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಇರುವ ತಾಯಿ ಭುವನೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತರುವಾಯ ಓವಲ್ ಮೈದಾನಕ್ಕೆ ಆಗಮಿಸಿದ ಡಾ.ಮಹದೇವಪ್ಪ, ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿದರು. ಇದಾದ ಮೇಲೆ ಪಥ ಸಂಚಲನದ ಪರಿವೀಕ್ಷಣೆ ನಡೆಸಿದರು.

ತರುವಾಯ ಮೈದಾನದಲ್ಲಿ ಶಿಸ್ತುಬದ್ಧವಾಗಿ ಸಾಗಿದ ಪೊಲೀಸ್, ಅಶ್ವಾರೋಹಿದಳ, ಪೊಲೀಸ್ ಬ್ಯಾಂಡ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ ಸೇರಿದಂತೆ ಇತರೆ ತಂಡಗಳ ಪಥ ಸಂಚಲನಗಳಿಂದ ವಂದನೆ ಸ್ವೀಕರಿಸಿದರು. ನಂತರ ರಾಷ್ಟ್ರ ಧ್ವಜಾರೋಹಣ ಕೂಡ ನೆರವೇರಿಸಿದರು.

ಕರ್ನಾಟಕ ಏಕೀಕರಣಗೊಂಡ ದಿನದಂದು ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷವಾಕ್ಯ ಮೊಳಗುತ್ತಿದ್ದ ವೇಳೆ ಕನ್ನಡ ಬಾವುಟಗಳು ರಾರಾಜಿಸಿದವು. ಈ ವೇಳೆ ಜಯ ಭಾರತ ಜನನೀಯ ತನುಜಾತೆ ಎಂಬ ನಾಡಗೀತೆ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಜನರ ಕನ್ನಡ ಪ್ರೇಮವನ್ನು ಇಮ್ಮಡಿಗೊಳಿಸಿತು.

ಈ ವೇಳೆ ಕನ್ನಡ ರಾಜ್ಯೋತ್ಸವ ಸಂದೇಶ ನುಡಿಗಳಾಡಿದ ಡಾ.ಮಹದೇವಪ್ಪ, ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಕನ್ನಡ ಲಿಪಿ ಹೆಚ್ಚು ಬಳಕೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಕನ್ನಡ ಭಾಷೆ ಬಳಸಿ, ಬೆಳೆಸಬೇಕಿದೆ ಎಂದು ಸಲಹೆ ನೀಡಿದರು.



ಮೈಸೂರು ವಿಶ್ವವಿದ್ಯಾನಿಲಯದ ಎದುರಿನ ಓವಲ್ ಮೈದಾನದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮೈಸೂರು ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಹಾಗೂ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಭಾಜನರಾದವರಿಗೆ ಮೈಸೂರು ಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಕನ್ನಡ ಭಾಷೆಯ ಶ್ರೀಮಂತಿಕೆಯೊಂದಿಗೆ ಸಾಹಿತ್ಯ ಮತ್ತು ಸಂಸ್ಕೃತಿಗಳ ಉತ್ತೇಜನಕ್ಕೂ ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡಿದೆ. ತಂತ್ರಜ್ಞಾನದ ವೇಗಕ್ಕೆ ತಕ್ಕಂತೆ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆಯು ಹಿಂದುಳಿಯದಂತೆ ಸರ್ಕಾರ ಹಲವು ಯೋಜನೆ ರೂಪಿಸಿದೆ. ಕನ್ನಡ ಯೂನಿಕೋಡ್ ಅಕ್ಷರ ವಿನ್ಯಾಸ, ಪರಿವರ್ತಕಗಳು, ಚರವಾಣಿ(ಮೊಬೈಲ್)ಯಲ್ಲಿ ಕನ್ನಡ ಬಳಕೆ, ಬ್ರೈಲ್ ಲಿಪಿಯಲ್ಲಿ ಕನ್ನಡ ಬಳಕೆ ಸೇರಿದಂತೆ ಹಲವು ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದರು.

ಕನ್ನಡ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದ ಆಗಬೇಕು. ಕನ್ನಡ ನಮ್ಮ ಬದುಕಿನ ಭಾಷೆ, ನಮ್ಮ ಹೃದಯದ ಭಾಷೆ ಎಂಬುದನ್ನು ಯಾರೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಕನ್ನಡ ಯಾವುದೋ ಮತ, ಪಂಥದ ಭಾಷೆಯಲ್ಲ. ಕನ್ನಡ ಈ ನಾಡಿನ, ಈ ಮಣ್ಣಿನ ಭಾಷೆ. ಈ ಭಾಷೆಯಲ್ಲೆ ನಮ್ಮ ಸಂಸ್ಕೃತಿ, ಸಂಸ್ಕಾರ ಇದೆ. ಅಷ್ಟೆ ಅಲ್ಲದೆ ನಮ್ಮ ಸಂಬಂಧ ಮತ್ತು ನಾಗರಿಕತೆ ಕೂಡ ಇದೆ. ಕನ್ನಡ ಭಾಷೆಯ ಶ್ರೀಮಂತಿಕೆಗೆ ಹಲವು ಮಹನೀಯರು ಶ್ರಮಿಸಿದ್ದು, ಮುಂದಿನ ತಲೆಮಾರಿಗೆ ಈ ಭಾಷೆಯನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಾ.ಮಹದೇವಪ್ಪ ಅಭಿಪ್ರಾಯಪಟ್ಟರು.

ಕೇವಲ ಭೌಗೋಳಿಕವಾಗಿ, ಆಡಳಿತಾತ್ಮಕವಾಗಿ ಈ ನಾಡು ಏಕೀಕರಣವಾಗದೆ ಸಾಲದು, ಕನ್ನಡದ ಮನಸುಗಳು ಕೂಡ ಏಕೀಕರಣವಾಗಬೇಕು ಎಂದು ಸಲಹೆ ನೀಡಿದರು. ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಇಂದು ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ಇದನ್ನು ಸಂಪೂರ್ಣವಾಗಿ ಜಾರಿಗೊಳಿಸಲು ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಹೇಳಿದರು.

ತಮ್ಮ ಭಾಷಣದುದ್ದಕ್ಕೂ ಕನ್ನಡ ಭಾಷೆಯ ಇತಿಹಾಸ, ಕನ್ನಡ ಭಾಷೆಯ ಮಹತ್ವ, ಕರ್ನಾಟಕ ಏಕೀಕರಣದ ಹಿನ್ನೆಲೆ, ಇದಕ್ಕಾಗಿ ಶ್ರಮಿಸಿದ ಕನ್ನಡ ಪ್ರೇಮಿಗಳ ಹೋರಾಟ ಸೇರಿದಂತೆ ಕನ್ನಡ ನೆಲ ಪ್ರಾವಿತ್ರ್ಯತೆ ಬಗ್ಗೆ ಡಾ. ಮಹದೇವಪ್ಪ ವಿವರವಾಗಿ ಹೇಳಿದರು.

ಈ ವೇಳೆ 69 ಮಂದಿಗೆ ಮೈಸೂರು ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ ಹಾಗೂ 14 ಮಂದಿಗೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ನೀಡಿದ ಡಾ.ಮಹದೇವಪ್ಪ, ಪ್ರಶಸ್ತಿ ವಿಜೇತರಿಗೆ ಮೈಸೂರುಪೇಟ ತೊಡಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಈ ಕಾರ್ಯಕ್ರಮಕ್ಕೂ ಮೊದಲು ತಾಯಿ ಭುನೇಶ್ವರಿ ದೇವಿಯ ಸ್ತಬ್ಧಚಿತ್ರದ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಓವಲ್ ಮೈದಾನಕ್ಕೆ ಆಗಮಿಸಿತು. ಅಶ್ವಾರೋಹಿ ದಳ ಸೇರಿದಂತೆ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿತು. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರಿದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೈಸೂರಿನ ಬಹಳಷ್ಟು ಕಡೆ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ಅದರಲ್ಲೂ ಆಟೋಚಾಲಕರು ತಮ್ಮ ಆಟೋಗಳಲ್ಲಿ ಕನ್ನಡ ಬಾವುಟಗಳನ್ನು ರಾರಾಜಿಸಿದರು. ಒಟ್ಟಾರೆ ಮೈಸೂರಿನಲ್ಲಿ ಕನ್ನಡ ರಾಜ್ಯೋತ್ಸವದ ದಿನದಂದು ಜನರು ಕನ್ನಡ ಪ್ರೇಮ ಮೆರೆದರು. ಈ ಮೂಲಕ ಮಾತೃ ಭಾಷೆ ಕನ್ನಡ, ನನ್ನ ತಾಯಿ ನುಡಿ ಕನ್ನಡ ಎಂಬ ಪದಕ್ಕೆ ಬಹಳ ಅರ್ಥ ತುಂಬಿದರು.

ಬದುಕು ಹಾಗೂ ಬೇರೆಯವರ ಬದುಕಿಗೂ ಜೊತೆಯಾಗು ಎಂಬುದು ಶರಣರ ತತ್ವ

ರಾಜೇಂದ್ರ ಶ್ರೀಗಳ ಜಯಂತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಧೀಶ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ಅಭಿಮತ



ರಾಜೇಂದ್ರ ಶ್ರೀಗಳ 109ನೇ ಜಯಂತಿ ಅಂಗವಾಗಿ ಶ್ರೀಗಳ ಭಾವಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಧೀಶ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ಪುಷ್ಪನಮನ ಸಲ್ಲಿಸಿದರು.

ಮೈಸೂರು, ನ.3(ಎಸ್‌ಪಿಎನ್)– ಬದುಕು ಮತ್ತು ಬದುಕಲು ಬಿಡು ಎಂಬ ತತ್ವಕ್ಕೆ ಪರ್ಯಾಯವಾಗಿ ಬದುಕು ಹಾಗೂ ಬೇರೆಯವರ ಬದುಕಿಗೂ ಜೊತೆಯಾಗು ಎಂಬ ತತ್ವವನ್ನು ವಚನಕಾರರು ಪ್ರತಿಪಾದಿಸಿದ್ದರು. ಇದಕ್ಕೆ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಶ್ರೇಷ್ಠ ಉದಾಹರಣೆ ಎಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಧೀಶ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ಹೇಳಿದರು.

ಮೈಸೂರು ಗಂಗೋತ್ರಿ ಬಡಾವಣೆಯ ಡಾ.ಶಿವರಾತ್ರಿ ರಾಜೇಂದ್ರ ವಿದ್ಯಾರ್ಥಿ ನಿಲಯ ಆವರಣದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠ, ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಸಹಯೋಗದೊಂದಿಗೆ ನಡೆದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 109ನೇ ಜಯಂತಿ ಉತ್ಸವದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು.

ಶರಣ ತತ್ವ ಪಾಲನೆಯಿಂದ ಸಮ ಸಮಾಜ ನಿರ್ಮಾಣ ಸಾಧ್ಯ. ಪ್ರಸಾದ, ಅಕ್ಷರ, ಆಶ್ರಯ, ಆರೋಗ್ಯ ಅಭಯದ ದಾಸೋಹದಿಂದ ಈಗಿನ ಮಠ–ಮಾನ್ಯಗಳು, 12ನೇ ಶತಮಾನದ ಶರಣರು ಸಮ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಿ, ದಾಸೋಹದ ಶ್ರೇಷ್ಠತೆಯನ್ನು ಪ್ರತಿಪಾದಿಸಿದ್ದಾರೆ ಎಂದರು.

ಬಿಎಂಟಿಸಿ ಐಟಿ ವಿಭಾಗದ ನಿರ್ದೇಶಕಿ ಎಂ.ಶಿಲ್ಪಾ ಮಾತನಾಡಿ, ಸ್ವಾಮೀಜಿಯು ಕಷ್ಟಕಾಲದಲ್ಲೂ ವಿದ್ಯಾರ್ಥಿಗಳ ಶಿಕ್ಷಣ, ವಸತಿಗಾಗಿ ಶ್ರಮಿಸಿದ ರೀತಿಯನ್ನು ಹಿರಿಯರಿಂದ ಕೇಳಿದ್ದೇನೆ. ಮೈಸೂರು ಜೆಎಸ್‌ಎಸ್‌ನ ಹತ್ತಾರು ಸಂಸ್ಥೆಗಳು, ಅವು ಮಾಡುತ್ತಿರುವ ಸಾಮಾಜಿಕ ಕಾರ್ಯಗಳು ಸ್ವಾಮೀಜಿಯ ದೂರ ದೃಷ್ಟಿತ್ವವನ್ನು ಸಾಕ್ಷಿಕರಿಸುತ್ತಿವೆ ಎಂದರು.

ವೇದಿಕೆಯಲ್ಲಿ ಬೆಳಗಾವಿ ವಿಭಾಗದ ಜಂಟಿ ಸಾರಿಗೆ ಆಯುಕ್ತೆ ಎಂ.ಪಿ.ಓಂಕಾರೇಶ್ವರಿ, ಬಿಎಂಟಿಸಿ ಐಟಿ ವಿಭಾಗದ ನಿರ್ದೇಶಕಿ ಎಂ.ಶಿಲ್ಪಾ, ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಲ್.ರೇವಣ್ಣಸಿದ್ದಯ್ಯ, ಸಂಘದ ಪದಾಧಿಕಾರಿಗಳಾದ ಎಂ.ನಂಜುಂಡಪ್ಪ, ಚನ್ನಬಸಪ್ಪ, ಹಿನಕಲ್ ಬಸವರಾಜು, ಸೋಮಶೇಖರ್ ಮೂರ್ತಿ, ಮಂಟೇಲಿಂಗಾಚಾರ್, ಸ್ವಾಮಿ ಭಾಗವಹಿಸಿದ್ದರು.

ಅಪ್ರಾಪ್ತ ಬಾಲಕಿ ಸಾವು: 6 ಮಂದಿ ಬಂಧನ

ಚೆನ್ನೈ, ನ.3– ಹಲ್ಲೆ, ಚಿತ್ರಹಿಂಸೆಯಿಂದ 15 ವರ್ಷದ ಅಪ್ರಾಪ್ತ ಬಾಲಕಿಯ ಸಾವು ಆರೋಪಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿದಂತೆ ಆರು ಮಂದಿಯನ್ನು ಅಮಿಂಜಿಕರೈ ಪೊಲೀಸರು ಬಂಧಿಸಿದ್ದಾರೆ.

ತಂಜಾವೂರು ಮೂಲದ ಅಪ್ರಾಪ್ತ ಬಾಲಕಿ ನಸಿಯಾ ಮತ್ತು ನಿಶಾತ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಅವರು ತಮ್ಮ ಮಗುವನ್ನು ನೋಡಿಕೊಳ್ಳಲು ಡಿಸೆಂಬರ್ 2023ರಿಂದ ಅಮಿಂಜಿಕರೈನ ಅಪಾರ್ಟ್‌ಮೆಂಟ್ ಸಂಕೀರ್ಣದಲ್ಲಿರುವ ಬಾಡಿಗೆ ಮನೆಯಲ್ಲಿ ಬಾಲಕಿಯನ್ನು ಮನೆಗೆಲಸದಲ್ಲಿ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಬಾಲಕಿಯ ಕುಟುಂಬದಲ್ಲಿ ತೊಂದರೆ ಇದ್ದರಿಂದ ತಂಜಾವೂರಿನಲ್ಲಿರುವ ನಿಶಾತ್ ಅವರ ಸಹೋದರಿಯ ಸಲಹೆ ಮೇರೆಗೆ ನಗರಕ್ಕೆ ಕಳುಹಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಮನೆ ಮಾಲೀಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಆರಂಭದಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು, ಆದರೆ ವಿಚಾರಣೆ ನಂತರ ಸತ್ಯಾಂಶ ತಿಳಿದುಬಂದಿದೆ. ಆರೋಪಿಗಳು ಕಳೆದ ಮೂರು ತಿಂಗಳಿನಿಂದ ಬಾಲಕಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಗುರುವಾರ ಬಾಲಕಿ ಮೇಲೆ ಹಲ್ಲೆ ನಡೆಸಿದ್ದರಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಲಾಮಂದಿರದಲ್ಲಿ ಛಾಯಾಚಿತ್ರ ಪ್ರದರ್ಶನ

ಮೈಸೂರು, ನ.3(ಎಸ್‌ಪಿಎನ್)– ಕಲಾಮಂದಿರ ಸುಚಿತ್ರ ಕಲಾಗ್ಯಾಲರಿಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನವನ್ನು ಖ್ಯಾತ ಛಾಯಾಗ್ರಾಹಕ ಕೃಪಾಕರ ಸೇನಾನಿ ಉದ್ಘಾಟಿಸಿದರು.

ನಂತರ ಸೇನಾನಿ ಮಾತನಾಡಿ, ಛಾಯಾಚಿತ್ರ ಸ್ಪರ್ಧೆಗಳನ್ನು ನಾನು–ಕೃಪಾಕರ ನೋಡುತ್ತಿರುತ್ತೇವೆ ಎಲ್ಲಿ, ಹೇಗೆ ತೆಗೆದಿರಿ ಎಂದೆಲ್ಲ ಪ್ರಶ್ನಿದಾಗ ಆ ಛಾಯಾಗ್ರಾಹಕರು ಹೇಳುವುದು ರಂಗನತಿಟ್ಟು ಅಪಾರ್ಚರ್, ಐಎಸ್‌ಓ ಎಷ್ಟಿತ್ತು ಎಂಬುದರಲ್ಲೇ ಅವರ ಚರ್ಚೆ ಮುಗಿದು ಬಿಡುತ್ತದೆ ಅದನ್ನು ದಾಟಿ ಯಾವ ಛಾಯಾಗ್ರಾಹಕರ ಯೋಚಿಸುವುದಿಲ್ಲ ಆದರೆ ಈ ಚಿತ್ರಪ್ರದರ್ಶನ ಭಿನ್ನವಾಗಿದ್ದು, ಚಿತ್ರಗಳೇ ಪಕ್ಷಿಲೋಕದ ಚಿತ್ರಣ ಮಾತನಾಡುತ್ತಿವೆ. ಅದರ ಹಿಂದಿನ ನೂರಾರು ಕಥೆಗಳನ್ನು ಹೇಳುತ್ತವೆ ಎಂದರು.

ನಮ್ಮ ಕಾಡಿನ ಪೊಟರೆಗಳಲ್ಲಿ ಗೂಡು ಕಟ್ಟುವ ಹಕ್ಕಿಗಳಿಗೆ ಈಚೆಗೆ ತುಂಬಾ ಸಮಸ್ಯೆಯಾಗುತ್ತಿದೆ ಅವುಗಳಿಗೆ ಪೊಟರೆಗಳೇ ಸಿಗುತ್ತಿಲ್ಲ. ದೊಡ್ಡ ಮರಗಳು ಇಲ್ಲವಾಗಿವೆ ಎಂದ ಅವರು, ಮೈಸೂರು ಹೊರವಲಯದಲ್ಲಿ ರಿಯಲ್ ಎಸ್ಟೇಟ್‌ನಿಂದಾಗಿ ತೆಂಗಿನ ತೋಟಗಳನ್ನು ನಾರುದವರು ಖರೀದಿಸುತ್ತಾರೆ. ಅವು ಪೊಟರೆಯಲ್ಲಿ ಗೂಡು ಕಟ್ಟುವ ಹಕ್ಕಿಗಳ ತಾಣವಾಗುತ್ತಿವೆ. ನಗರ ಬೆಳೆಯುತ್ತಿದ್ದಂತೆ ಅಲ್ಲಿಂದ ಅವುಗಳ ತಾಣ ಬೇರೆಯಾಗುತ್ತವೆ ಎಂದು ಬೇಸರ ಹೊರಹಾಕಿದರು.

ಕೃಪಾಕರ್ ಮಾತನಾಡಿ, ಕೆಲವು ವರ್ಷಗಳ ಹಿಂದೆ ಸ್ಥಿರ ಛಾಯಾಗ್ರಾಹಣ ಮಾಡಿದ್ದೆವು. ಆಗೆಲ್ಲ ವಿಜ್ಞಾನದ ಓದು ಹಾಗೂ ವಿಜ್ಞಾನಿಗಳ ಚರ್ಚೆ ಹೆಚ್ಚಿತ್ತು. ನಮ್ಮ ಫೋಟೋಗಳು ವಿಜ್ಞಾನಿಗಳು ತೆಗೆದ ಹಾಗೆ ಇರುತ್ತಿದ್ದವು. ಎಂದು ಹಿಂದಿನ ನೆನಪುಗಳನ್ನು ಮೆಲುಕು ಹಾಕಿದರು. ಈ ವೇಳೆ ಛಾಯಾಗ್ರಾಹಕರಾದ ಬಿ.ಶಿವಕುಮಾರ್, ಸುನಿಲ್‌ಪಾಲಹಳ್ಳಿ, ಕೆ.ಜಿ. ಸಿದ್ದಲಿಂಗಪ್ರಸಾದ್ ಸೇರಿದಂತೆ ಇತರರಿದ್ದರು.



ಕನ್ನಡ ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನದಲ್ಲಿ ವನ್ಯಜೀವಿ ಚಿತ್ರಗಳನ್ನು ಖ್ಯಾತ ಛಾಯಾಗ್ರಾಹಕರಾದ ಕೃಪಾಕರ –ಸೇನಾನಿ ವೀಕ್ಷಿಸುತ್ತಿರುವುದು.

ನಾಲ್ಕು ದಿನಗಳ ಸಾಲು ಸಾಲು ರಜೆ

ದಸರಾ ನಂತರ ಮತ್ತೊಮ್ಮೆ ಮೈಸೂರಿಗೆ ಪ್ರವಾಸಿಗರ ದಂಡು

ಅ.31ರಿಂದ ನ.3ರವರೆಗೆ ಒಟ್ಟಾರೆ 92,475 ಮಂದಿ ಅರಮನೆಗೆ ಭೇಟಿ



ಮೈಸೂರು ಅರಮನೆಯ ವರಹಾ ದ್ವಾರದಲ್ಲಿ ಭಾನುವಾರ ಪ್ರವಾಸಿಗರು ಗಿಜುಗುಡುತ್ತಿದ್ದ ದೃಶ್ಯ.



ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಎದುರು ಭಾನುವಾರ ಕಂಡು ಬಂದ ವಾಹನ ದಟ್ಟಣೆ.

ಮೈಸೂರು,ನ.3(ಪಿಎಂ)– ದೀಪಾವಳಿ, ಕನ್ನಡ ರಾಜ್ಯೋತ್ಸವ ಮತ್ತು ವಾರಾಂತ್ಯ ರಜೆಗಳು ಸೇರಿದಂತೆ ನಾಲ್ಕು ದಿನಗಳ ರಜೆ ಒಟ್ಟಾಗಿ ಬಂದಿದ್ದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೇರಿದಂತೆ ಸಾಂಸ್ಕೃತಿಕ ನಗರಿಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುವಂತಾಗಿತ್ತು.

ಅ.31ರ ಗುರುವಾರ ನರಕ ಚತುರ್ದಶಿ, ನ.1ರ ಶುಕ್ರವಾರ ಕನ್ನಡ ರಾಜ್ಯೋತ್ಸವ, ನ.2ರ ಶನಿವಾರ ಬಲಿಪಾಡ್ಯಮಿ ಮತ್ತು ನ.3ರಂದು ಭಾನುವಾರದ ರಜೆಯಾದ ಕಾರಣ ಒಟ್ಟಾಗಿ ನಾಲ್ಕು ದಿನಗಳ ಸಾಲು ಸಾಲು ರಜೆ ಒದಗಿ ಬಂದಿದ್ದ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸಿಗರ ದಟ್ಟಣೆಯಿಂದ ತುಂಬಿ ಹೋಗಿತ್ತು. ಆ ಮೂಲಕ ದಸರಾ ನಂತರ ಮತ್ತೊಮ್ಮೆ ಪ್ರವಾಸಿಗರು ಮೈಸೂರಿಗೆ ಲಗ್ಗೆ ಇಟ್ಟಿದ್ದರು.

ಈ ನಾಲ್ಕು ದಿನಗಳಲ್ಲಿ ಮೈಸೂರು ಅರಮನೆ, ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ ಜನತೆ ಮಾತ್ರವಲ್ಲದೆ, ದೇಶ–ವಿದೇಶದ ಪ್ರವಾಸಿಗರು, ಸ್ಥಳೀಯರು ಹಾಗೂ ನೆರೆ ಜಿಲ್ಲೆಯವರು ಸೇರಿದಂತೆ ಭಾರೀ ಸಂಖ್ಯೆಯ ಜನ ಮೈಸೂರಿನ ಪ್ರವಾಸಿ ತಾಣಗಳನ್ನು ಕಣ್ತುಂಬಿಕೊಂಡರು. ಜೊತೆಗೆ ಜಿಲ್ಲೆಯ ವಿವಿಧ ಪ್ರವಾಸಿ ತಾಣಕ್ಕೂ ಪ್ರವಾಸಿಗರ ದಂಡು ಲಗ್ಗೆ ಇಟ್ಟಿತ್ತು.

ಅಲ್ಲದೆ, ಮೈಸೂರಿನ ಸೆಂಟ್ ಫಿಲೋಮಿನಾಸ್ ಚರ್ಚ್, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ, ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ ಸೇರಿದಂತೆ ಮೊದಲಾದೆಡೆಗೂ ಪ್ರವಾಸಿಗರು ಭೇಟಿ ನೀಡಿ ಸಂಭ್ರಮಿಸಿದ್ದಾರೆ. ದೀಪಾವಳಿ ಹಬ್ಬದ ಮೊದಲ ದಿನವಾದ ಗುರುವಾರವೇ ಮೈಸೂರು ನಗರದಲ್ಲಿ ಪ್ರವಾಸಿಗರ ದಟ್ಟಣೆ ಕಂಡು ಬಂದಿತ್ತು. ನಗರದ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಪ್ರವಾಸಿಗರ ವಾಹನಗಳ ದಟ್ಟಣೆಯೂ ವ್ಯಾಪಕವಾಗಿತ್ತು.

ಕುಟುಂಬ ಸಮೇತರಾಗಿ ಮತ್ತು ಸ್ನೇಹಿರೊಡಗೂಡಿ ಪ್ರವಾಸಿಗರು ಮೈಸೂರಿನಲ್ಲಿ ಸುತ್ತಾಡಿದ್ದು, ಪ್ರವಾಸಿಗರಿಂದ ವ್ಯಾಪಾರ ವಹಿವಾಟು ಸಹ ಭರ್ಜರಿಯಾಗಿಯೇ ಆಗಿದೆ. ಅರಮನೆ, ಮೃಗಾಲಯ ಸೇರಿದಂತೆ ಪ್ರವಾಸಿ ತಾಣಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಆಟಿಕೆಗಳ ವ್ಯಾಪಾರಸ್ಥರು ಕಂಡುಬಂದರು. ಜೊತೆಗೆ ಪೋಷಕರೊಂದಿಗೆ ಬಂದಿದ್ದ ಮಕ್ಕಳು ಆಟಿಕೆಗಳಿಗೆ ಆಕರ್ಷಿತರಾಗಿದ್ದು ಸಾಮಾನ್ಯವಾಗಿತ್ತು.

ಅಂಬಾವಿಲಾಸ ಅರಮನೆ (ಮೈಸೂರು ಅರಮನೆ) ಮೈಸೂರಿನ ಪ್ರಮುಖ ಆಕರ್ಷಣೆಯಾಗಿದ್ದು, ಇಲ್ಲಿಗೆ ಭೇಟಿ ನೀಡಿ ಮೈಸೂರು ರಾಜ ಪರಂಪರೆ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚು ಆಸಕ್ತರಾಗಿರುವುದು ಸಾಮಾನ್ಯ. ಪ್ರತಿ ವರ್ಷದ ದಸರಾ ಅವಧಿಯಲ್ಲಂತೂ ಸ್ಥಳೀಯರು ಮತ್ತು ಪ್ರವಾಸಿಗರೂ ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನ ಅರಮನೆಗೆ ಭೇಟಿ ನೀಡುತ್ತಾರೆ. ಅಂತೆಯೇ ಈ ಬಾರಿಯ ದಸರಾ ಮಹೋತ್ಸವ ಸಂದರ್ಭದಲ್ಲಿ 1,35,456 (ಅ.1ರಿಂದ 10ರವರೆಗೆ) ಮಂದಿ ಮೈಸೂರು ಅರಮನೆ ಅಂದ ಕಣ್ತುಂಬಿಕೊಂಡಿದ್ದಾರೆ. ಇನ್ನು ಇದೇ ಅವಧಿಯಲ್ಲಿ ಪ್ರತಿದಿನ ಸಂಜೆ ಇಂಕ್ಯಾಂಡೇಸ್ಸೆಂಟ್ ಬಲ್ಬ್‌ಗಳ ವಿದ್ಯುತ್ ದೀಪಾಲಂಕಾರದೊಂದಿಗೆ ಹೊಂಬಣ್ಣದಲ್ಲಿ ಕಂಗೊಳಿಸುವ ಅರಮನೆ ಅಂದವನ್ನು ಅಸಂಖ್ಯಾತ ಜನ ಸವಿದಿದ್ದಾರೆ.

ಇದೀಗ ಅ.31ರಿಂದ ನ.3ರವರೆಗೆ ನಾಲ್ಕು ದಿನಗಳಲ್ಲಿ ಒಟ್ಟಾರೆ 92,475 ಮಂದಿ ಅರಮನೆಗೆ ಭೇಟಿ ನೀಡಿದ್ದಾರೆ. ಇದು ಟಿಕೆಟ್ ಖರೀದಿಸಿ ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ಅರಮನೆಗೆ ಭೇಟಿ ನೀಡಿದವರ ಸಂಖ್ಯೆಯಾಗಿದ್ದು, ಸಂಜೆ ಅರಮನೆ ವಿದ್ಯುತ್ ದೀಪಾಲಂಕಾರ ನೋಡಲು ಉಚಿತ ಪ್ರವೇಶಾವಕಾಶವಿರುವ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಭೇಟಿ ನೀಡುವವರ ಸಂಖ್ಯೆ ದಾಖಲಾಗುವುದಿಲ್ಲ. ಒಟ್ಟಾರೆ ಅ.31ರಿಂದ ನ.3ರವರೆಗೆ ನಾಲ್ಕು ದಿನಗಳು ಸಂಜೆ 7ರಿಂದ 8ರವರೆಗೆ ಅರಮನೆ ವಿದ್ಯುತ್ ದೀಪಾಲಂಕಾರವಿದ್ದ ಹಿನ್ನೆಲೆಯಲ್ಲಿ ಇದನ್ನು ಕಂಡು ಅಸಂಖ್ಯಾತ ಜನ ಸಂಭ್ರಮಿಸಿದ್ದಾರೆ.

ಅ.31ರಂದು 12,228 ಮಂದಿ ವಯಸ್ಕರು, 155 ಮಂದಿ ವಿದೇಶಿಗರು, 1,684 ವಿದ್ಯಾರ್ಥಿಗಳು ಮತ್ತು 1,975 ಮಕ್ಕಳು ಸೇರಿದಂತೆ ಒಟ್ಟು 16,042 ಮಂದಿ ಅರಮನೆಗೆ ಭೇಟಿ ನೀಡಿದ್ದಾರೆ. ಅದೇ ರೀತಿಯಲ್ಲಿ ನ.1ರಂದು 20,420 ವಯಸ್ಕರು, 173 ವಿದೇಶಿಗರು, 3,264 ವಿದ್ಯಾರ್ಥಿಗಳು, 3,346 ಮಕ್ಕಳು ಸೇರಿದಂತೆ 27,203, ನ.2ರಂದು 22,188 ವಯಸ್ಕರು, 151 ವಿದೇಶಿಗರು, 1,917 ವಿದ್ಯಾರ್ಥಿಗಳು, 3,765 ಮಕ್ಕಳು ಸೇರಿದಂತೆ ಒಟ್ಟು 28,021 ಮತ್ತು ನ.3ರಂದು 17,079 ವಯಸ್ಕರು, 100 ವಿದೇಶಿಗರು, 1,254 ವಿದ್ಯಾರ್ಥಿಗಳು, 2,776 ಮಕ್ಕಳು ಸೇರಿದಂತೆ ಒಟ್ಟು 21,209 ಮಂದಿ ಅರಮನೆಗೆ ಭೇಟಿ ನೀಡಿದ್ದಾರೆ. ಒಟ್ಟಾರೆ ನಾಲ್ಕು ದಿನಗಳಲ್ಲಿ 92,475 ಮಂದಿ ಅರಮನೆ ಕಣ್ತುಂಬಿಕೊಂಡಿದ್ದಾರೆ. ಅಂತೆಯೇ ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಮೊದಲಾದ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕಿದ್ದು, ಸಹಜವಾಗಿಯೇ ಮೈಸೂರಿನಲ್ಲಿ ವ್ಯಾಪಾರ ವಹಿವಾಟು ಸಹ ಗರಿಗೆದರಿತ್ತು.

ನಕ್ಕರೆ ಅದೇ ಸ್ವರ್ಗ

ಪಕ್ಕದ ಮನೆಯ ಮಹಿಳೆ ಜೊತೆ ಮಾತನಾಡುತ್ತಿದ್ದ ಮಹಿಳೆ: ನನಗೆ 20 ವರ್ಷಗಳಾದರೂ ಮಕ್ಕಳಾಗಿರಲಿಲ್ಲ
ಪಕ್ಕದ ಮನೆ ಮಹಿಳೆ: ಮತ್ತೆ ನೀನೇನು ಮಾಡಿದೆ?
ಮಹಿಳೆ: ನನಗೆ 21 ವರ್ಷ ತುಂಬಿದ ನಂತರ ನಮ್ಮ ತಂದೆ ನನ್ನ ಮದುವೆ ಮಾಡಿದರು. ಆಮೇಲೆ ಮಗ ಚಿಂಟು ಹುಟ್ಟಿದ...!

ಮೈಸೂರು ಮಿತ್ರ

ಸೋಮವಾರ, 4 ನವೆಂಬರ್ 2024

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ..........

'ಜೀವಂತವಿದ್ದಾಗ ಮಾಡುವ ಅವಮಾನ... ಸತ್ತಾಗ, ಮಾಡುವ ಗುಣಗಾನ ಇವೆರಡೂ ವ್ಯರ್ಥ'

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { 'ಹೊಳೆಗೆ ಸುರಿದರೂ ಅಳೆದು ಸುರಿ'

ನಿಮ್ಮ ಪತ್ರಗಳು

ಅರ್ಥವಿಲ್ಲದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಮಾನ್ಯರೆ,

ನವೆಂಬರ್ ಒಂದರಂದು ಮೈಸೂರಿನ ಓವೆಲ್ ಮೈದಾನದಲ್ಲಿ ನಡೆದ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ 'ಅವ್ಯವಸ್ಥೆಯ ಆಗರವಾಗಿತ್ತು. ಇಷ್ಟೊಂದು ಜನರಿಗೆ ಜಿಲ್ಲಾ ಮಟ್ಟದಲ್ಲೂ ರಾಜ್ಯೋತ್ಸವ ಪ್ರಶಸ್ತಿ ನೀಡುವ ಅವಶ್ಯಕತೆ ಇದೆಯಾ? ಇದು ಪ್ರಶಸ್ತಿಯ ಮೌಲ್ಯವನ್ನೇ ಕಳೆದುಕೊಳ್ಳುತ್ತಿದೇಯೇ? ಸಮಾರಂಭ ನಡೆದ ವೇದಿಕೆಯ ಸುತ್ತಲೂ ಬರೀ ಪೊಲೀಸರೇ ತುಂಬಿದ್ದು, ಪ್ರೇಕ್ಷಕರಿಗೆ ಇದೇನು ಪೋಲೀಸರ ಸಮಾರಂಭವೇ ಎನ್ನುವಂತಾಗಿತ್ತು, ಕಮಾಂಡೋಗಳು, ಮೀಸಲು ಪೋಲೀಸ್ ಪಡೆ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಪೊಲೀಸರು ಇದ್ದುದು, ಏಕೆ? ಎಂದು ತಿಳಿಯಲಿಲ್ಲ. ದಕ್ಷ ಪೊಲೀಸ್ ಅಧಿಕಾರಿ ಎಂದು ಹೇಳಲಾಗುತ್ತಿರುವ ಮೈಸೂರಿನ ಪೋಲೀಸ್ ಕಮಿಷನ್ ಅವರನ್ನು ಕೆಲವರು ದಾರಿ ತಪ್ಪಿಸುತ್ತಿರಬಹುದು. ಮೈಸೂರಿನಲ್ಲಿ ಒಬ್ಬರು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದನ್ನು ತಮ್ಮ ಏರಿಯಾದಲ್ಲಿ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಕಟೌಟ್ ಹಾಕಿರುವುದು ಎಷ್ಟರಮಟ್ಟಿಗೆ ಸರಿ ಎನಿಸುತ್ತದೆ? ರಾಜ್ಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ 69 ಸಾಧಕರಿಗೆ ಸನ್ಮಾನ ಮಾಡುವುದೇನೋ ಸರಿ, ಆದರೆ ಜಿಲ್ಲಾ ಮಟ್ಟದಲ್ಲೂ 69 ಜನರನ್ನು ಸನ್ಮಾನಿಸುವುದೇತಕ್ಕೆ? ಮುಂದಿನ ವರ್ಷದಿಂದಲಾದರೂ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಜನರಿಗೆ ಮಾತ್ರ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡುವಂತಾಗಬೇಕು.

–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ!!!

ಮಾನ್ಯರೆ,

'ಶಕ್ತಿ' ಯೋಜನೆಯನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ತರಾಟೆಗೆ ತೆಗೆದುಕೊಂಡಿದ್ದರು. ನಾನು ಹಾಗೆ ಹೇಳಿಲ್ಲ ಎನ್ನುವ ಡಿಕೆಶಿಯವರ ಸಮಜಾಯಿಷಿಗೆ ಖರ್ಗೆಯವರು, **ನೀನು ಪತ್ರಿಕೆ ನೋಡಿಲ್ಲಪ್ಪ, ನಾನು ನೋಡುತ್ತೇನೆ.** ಪತ್ರಿಕೆಯಲ್ಲಿ ನೀನು ಹೇಳಿದೆ ಎಂದು ಬಂದಿದೆ ಎಂದು ಹೇಳಿದ್ದಾರೆ. ನಂತರ ಉಪಮುಖ್ಯಮಂತ್ರಿಯವರು ಯಾವುದೇ ಗ್ಯಾರಂಟಿಯ ಪರಿಷ್ಕರಣೆ ಇಲ್ಲ ಎಂದಿದ್ದಾರೆ.

ಖರ್ಗೆಯವರು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗ್ಯಾರಂಟಿ ನೀಡುವ ಕುರಿತು, ಸರ್ಕಾರದ ಬಜೆಟ್ ನೋಡಿಕೊಂಡು ಗ್ಯಾರಂಟಿ ಕೊಡಿ, ಇಲ್ಲದಿದ್ದರೆ ರಸ್ತೆ ಗುಂಡಿಗೆ ಮಣ್ಣು ಹಾಕಲೂ ದುಡ್ಡಿಲ್ಲದೆ ಪರದಾಡಬೇಕಾಗುತ್ತದೆ ಎಂದು ಹೇಳಿದ್ದೇನೆ, ಎಂದಿದ್ದಾರೆ. ಇದರಿಂದ ಕರ್ನಾಟಕ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಿನ್ನೆಡೆಯಾಗಿರುವುದು ಅವರ ಗಮನಕ್ಕೆ ಬಂದಿರುವುದು ಗೊತ್ತಾಗಿದೆ. ಕರ್ನಾಟಕ ಸರ್ಕಾರಕ್ಕೂ ಅದು ಗೊತ್ತಿದೆ. ಆದರೇನು ಮಾಡುವುದು "ಕೊಟ್ಟ ಮಾತಿಗೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮ(ಮತದಾರ)ನು! ಗ್ಯಾರಂಟಿ ಎಂಬ ಕಾಂಗ್ರೆಸ್ ಯೋಜನೆಯ ಕತೆಯಿದು.!! **–ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.**

ಶಿಕ್ಷಣ ಸಚಿವರಿಂದ ಕನ್ನಡದ ಕಗ್ಗೊಲೆ!

ಮಾನ್ಯರೆ,

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು ಅತ್ಯಂತ ಕೆಟ್ಟದಾಗಿ ಮಾತನಾಡಿ ಕನ್ನಡದ ಕೊಲೆ ಮಾಡಿದ್ದಾರೆ. ಇದಕ್ಕೆ ಯಥಾಕಥಿತ ಹೋರಾಟಗಾರರು ಬಾಯಿ ಮುಚ್ಚಿಕೊಂಡಿರುವುದೇಕೆ. ಈ ಬಗ್ಗೆ ಪ್ರಶ್ನೆ ಮಾಡಿದ ಖಾಸಗಿ ಚಾನೆಲ್‌ನವರನ್ನೇ ಬೆದರಿಸಿ ಫೋನ್ ಕಟ್ ಮಾಡಿದ ಮಹಾನುಭಾವ ನಮ್ಮ ಶಿಕ್ಷಣ ಸಚಿವರಾಗಿರುವುದು ಸಾಂಸ್ಕೃತಿಕ ಹಾಗೂ ಸಾಹಿತ್ಯದ ನೆಲೆಬೀಡಾದ ಶಿವಮೊಗ್ಗದಿಂದ ಬಂದವರು ಅನ್ನುವುದು ಇನ್ನೂ ಬೇಸರದ ವಿಚಾರ.

ಆ ದುರದೃಷ್ಟ ವಿಡಿಯೋ ಈಗಾಗಲೇ ರಾಜ್ಯದ ಜನತೆಯ ಮೊಬೈಲ್‌ಗಳಲ್ಲಿ ಹರಿದಾಡುತ್ತಿದೆ. ಈ ಘಟನೆಗೆ ಕನಿಷ್ಠ ತಪ್ಪಾಯ್ತು ಎಂದು ಕೇಳುವ ಸೌಜನ್ಯವೂ ತೋರದ ದರ್ಪದ ಶಿಕ್ಷಣ ಸಚಿವರೇ ನೀವೇ ಅಷ್ಟು ಚೆನ್ನಾಗಿ ಕನ್ನಡ ಮಾತನಾಡುತ್ತಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಮಗ ಎಂದರೆ ಆಶ್ಚರ್ಯವಾಗುತ್ತಿದೆ.

ಊರಿಗೆಲ್ಲಾ ವ್ಯಾಕರಣ, ಸಂಧಿ, ಸಮಾಸ ಎಂದು ಉಪದೇಶ ಮಾಡಿಕೊಂಡು ಡೈಲಾಗ್ ಹೊಡೆಯುತ್ತಾ ತಿರುಗುವ ಇವರ ನಾಯಕರು ತಾವು ಮಾತನಾಡುವಾಗ ಅಲ್ಪಪ್ರಾಣ, ಮಹಾಪ್ರಾಣ, ಸ, ಶ ಗಳನ್ನು ಎಷ್ಟು ಸರಿಯಾಗಿ ಉಚ್ಚರಿಸುತ್ತಾರೆ? ತಾವು ನಡೆದದ್ದೇ ಹಾದಿ ಎಂಬ ಧಾರ್ಷ್ಟ್ಯ ಬೇರೆ. ಇಂಜನಿಯರಿಂಗ್ ಪದವೀಧರ ಬಿ.ಸಿ.ನಾಗೇಶ್ ಶಿಕ್ಷಣ ಮಂತ್ರಿಯಾಗಿದ್ದಾಗ ಅವನೊಬ್ಬ ದಡ್ಡ, ಅವನಿಗೇನು ಗೊತ್ತಿದೆ? ಎಂಬ ಉದ್ಧಟತನದ ಮಾತುಗಳು ಯಾರ ಬಾಯಿಂದ ಬಂದಿದ್ದವು ಎಂಬುದು ನಮಗೆಲ್ಲಾ ತಿಳಿದಿದೆ. ಯಥಾ ರಾಜಾ ತಥಾ ಮಂತ್ರಿ ಎಂಬ ನುಡಿಗಟ್ಟುಇವರಿಗೆ ಸರಿಯಾಗಿ ಹೊಂದುತ್ತದೆ. ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಉದ್ದುದ್ದ ಭಾಷಣ ಬಿಗಿದರೆ ಸಾಲದು–ಸ್ಪಷ್ಟ ಭಾಷೆಯ ಬಳಕೆ ಆ ಭಾಷೆ, ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸುತ್ತದೆ. ಇಂತಹ ದರ್ಪದ ನಡೆಗಳು ಭಾಷೆ ಸಂಸ್ಕೃತಿಗೆ ಮಾಡುವ ಅವಮಾನ. ನಮ್ಮ ಹುಟ್ಟು ಹೋರಾಟಗಾರರಿಗೆ ಜಾಣಕಿವುಡು. ಅಸಲಿಗೆ ಅವರ ನುಡಿಮುತ್ತುಗಳೇ ಇದಕ್ಕಿಂತ ಕೊಳಕಾಗಿರುತ್ತದೆ. ಇಂತಹವರನ್ನು ಹೆತ್ತ ಕನ್ನಡ ತಾಯಿ ಅದೆಷ್ಟು ಕಣ್ಣೀರು ಹಾಕುವಳೋ?

–ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು

ಬಸ್ ನಿಲ್ದಾಣ ನಿರ್ಮಿಸಲು ಮನವಿ

ಮಾನ್ಯರೆ,

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಸಂತೆಮರಳ್ಳಿಯಲ್ಲಿ, ಕೊಳ್ಳೇಗಾಲ ಮಾರ್ಗ ಮತ್ತು ಟೀ ನರಸೀಪುರ ಹಾಗೂ ಮೈಸೂರಿಗೆ ತೆರಳುವ ಮಾರ್ಗದಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಮಹಿಳೆಯರು, ವಿದ್ಯಾರ್ಥಿನಿಯರು ಸೇರಿದಂತೆ ಸಾವಿರಾರು ಮಂದಿ ಸಾರ್ವಜನಿಕರು ಬಸ್ ನಿಲ್ದಾಣವಿಲ್ಲದೆ, ಸಂತೆಮರಳ್ಳಿಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮುಂಭಾಗದಲ್ಲಿ ಮೈಸೂರಿನ ಬಸ್‌ಗಾಗಿ ಕಾದು ನಿಂತರೆ, ಇತ್ತ ಮಳಿಗೆಗಳಿರುವ ಕಟ್ಟಡ ಮುಂದೆ ಕೊಳ್ಳೇಗಾಲ ಮಾರ್ಗಕ್ಕೆ ನಿಲ್ಲುತ್ತಾರೆ, ಇಲ್ಲಿ ರೋಗಿಗಳು ಹಾಗೂ ಗರ್ಭಿಣಿಯರು ಬಂದರು ಸಹ ಬಿಸಿಲಲ್ಲೇ ನಿಂತುಕೊಂಡು, ಮಳೆ ಗಾಳಿ ಬಂದರು ಸಹ ಬಸ್ ಬರುವವರೆಗೂ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕು.

–ನಾಗೇಶ್, ಮಾನಸಗಂಗೋತ್ರಿ, ಮೈಸೂರು.



ಡಾ.ರಮಾ ವಿ. ಬೆಣ್ಣೂರ್
ಸಂಗೀತ ವಿಮರ್ಶಕರು
ಮೊ: 99452 82346

ನಾದಲಹರಿ

ಕರ್ನಾಟಕ ಗಾನಕಲಾ ಪರಿಷತ್


ಅದು ಬಹುಶಃ 1968–69ರ ಸಮಯ. ನಮ್ಮ ಮನೆಗೆ ಅನಕೃ ಅವರ ನೇತೃತ್ವದಲ್ಲಿ ಐದಾರು ಜನ ಸಂಗೀತ ಕಲಾವಿದರು ನಮ್ಮ ತಂದೆಯವರನ್ನು ಕಾಣಲು ಬಂದಾಗ ಹದಿ ಹರಯದ ನನಗೆ ಆಶ್ಚರ್ಯ ಮತ್ತು ಕುತೂಹಲ. ಇಷ್ಟೊಂದು ಜನ ಸಂಗೀತಗಾರರು ಒಟ್ಟಾಗಿ ಎಂಬುದೇ ಅದಕ್ಕೆ ಕಾರಣ. ಆಗ ಸಂಗೀತಗಾರರಲ್ಲಿ ಒಗ್ಗಟ್ಟು ಎಂಬುದು ಸ್ವಲ್ಪ ಅಪರೂಪವೆಂದೇ ಹೇಳಬೇಕು. ಅಂತಹುದರಲ್ಲಿ ವಿದ್ವಾಂಸರುಗಳಾದ ಬೆಂಗಳೂರು ಕೆ.ವೆಂಕಟರಾಂ, ಎ.ಸುಬ್ಬರಾವ್, ಹೊನ್ನಪ್ಪ ಭಾಗವತರ್, ಪಲ್ಲವಿ ಚಂದ್ರಪ್ಪ ಮುಂತಾದವರಿದ್ದರೆಂದು ನನ್ನ ನೆನಪು. ಬಾಗಿಲ ಮರೆಯಿಂದ ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದ ನನಗೆ ತಿಳಿದುದು ಇಷ್ಟು–ಕರ್ನಾಟಕದ ಸಂಗೀತಗಾರರೆಲ್ಲ ಒಟ್ಟಾಗಿ ಸೇರಿ, ನಮ್ಮ ಕಲಾವಿದರ ಒಳಿತಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಲೇಬೇಕಾಗಿದೆ. ಅದಕ್ಕಾಗಿ ನಮ್ಮ ರಾಜ್ಯದ ಎಲ್ಲ ಕಲಾವಿದರನ್ನು ಸೇರಿಸಿ, ಗಾನಕಲಾ ಪರಿಷತ್ತನ್ನು ಸ್ಥಾಪಿಸಿ, ಎಲ್ಲರೂ ಒಂದಾಗಿ ದುಡಿಯುವಾ. ನಮ್ಮ ತಂದೆಯವರೂ ಬಹಳ ಹುಮ್ಮಸ್ಸಿನಿಂದಲೇ ಕೈಜೋಡಿಸಿದರು. ಹೀಗೆ ಆರಂಭವಾದುದು ಕರ್ನಾಟಕ ಗಾನಕಲಾ ಪರಿಷತ್. ತಮ್ಮ ತಮ್ಮಲ್ಲೇ ಚದುರಿಹೋಗಿದ್ದ ಸಂಗೀತಗಾರರೆಲ್ಲರೂ ಒಟ್ಟಾಗಿ ಸೇರಿ ಪರಿಷತ್ತಿನ ಏಳ್ಗೆಗಾಗಿ ದುಡಿಯುತ್ತಿದ್ದ ದೃಶ್ಯವೇ ನಯನಮನೋಹರ.

ಕಲಾವಿದರ ಶ್ರೇಯೋಭಿವೃದ್ಧಿಗೆ ಇಂತಹ ಸೂಕ್ತ ಕಲಾವೇದಿಕೆಯೊಂದರ ಅವಶ್ಯಕತೆ ಬಹಳವಾಗಿತ್ತು. ಇದ್ದ ಕೆಲವು ಸಂಸ್ಥೆಗಳು ಪರರಾಜ್ಯದ ಕಲಾವಿದರಿಗೇ ಮಣೆ ಹಾಕುವುದನ್ನು ನೋಡಿ ರೊಚ್ಚಿಗೆದ್ದವರಲ್ಲಿ ಮೊದಲಿಗರು ಅ.ನ.ಕೃಷ್ಣರಾಯರು ಮತ್ತು ಕಲಾವಿದರ ನಿಕಟ ಪರಿಚಯವಿದ್ದ ಜನಪ್ರಿಯ ಕಲಾ ವಿಮರ್ಶಕ ಬಿ.ವಿ.ಕೆ ಶಾಸ್ತ್ರಿಯವರು. ತಮ್ಮ ಕೊನೆಯವರೆಗೂ ಪರಿಷತ್ತಿನ ಏಳಿಗೆಗಾಗಿ ಶ್ರಮಿಸಿದವರು ಶಾಸ್ತ್ರಿಗಳು. ಕಲಾವಿದರಿಂದ, ಕಲೆಗಾಗಿ, ಕಲಾವಿದರಿಂದಲೇ ನಡೆಸಲಾಗುತ್ತಿರುವ ಏಕೈಕ ಸಂಸ್ಥೆ ಇದೆಂದು ಈಗ ಹೆಸರುವಾಸಿಯಾಗಿದೆ. ಇದರ ಧ್ಯೇಯೋದ್ದೇಶಗಳಾದರೂ ಏನು? ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಿ, ಸಂಗೀತ ಸಂಸ್ಕೃತಿಯನ್ನು ಹರಡುವುದಷ್ಟೇ ಅಲ್ಲದೆ, ಬೆಳಕಿಗೆ ಬಾರದ ಹತ್ತಾರು ಪ್ರತಿಭಾನ್ವಿತರನ್ನು ಗುರುತಿಸಿ, ಅವರಿಗೆ ವೇದಿಕೆ ನೀಡಿ ಪ್ರೋತ್ಸಾಹಿಸುವುದೂ ಸೇರಿದೆ. ಶಾಸ್ತ್ರೀಯ ಸಂಗೀತಕ್ಕೆ ಸಂಬಂಧಿಸಿದ ಹಲವಾರು ಮೌಲಿಕ ಪುಸ್ತಕಗಳನ್ನೂ ಪರಿಷತ್ತು ಪ್ರಕಟಿಸಿದೆ. ಪರಿಷತ್ ಆರಂಭಿಸಿದ ಮತ್ತೊಂದು ಘನ ಕಾರ್ಯವೆಂದರೆ ಪ್ರತಿ ವರುಷ ಸಂಗೀತಗಾರರ ಸಮ್ಮೇಳನವನ್ನು ಆಯೋಜಿಸಲು ಪ್ರಾರಂಭಿಸಿದುದು. ಇದರ ಅಧ್ಯಕ್ಷತೆಯನ್ನು ರಾಜ್ಯದ ಒಬ್ಬ ಹಿರಿಯ ಸಂಗೀತ ವಿದ್ವಾಂಸರು ವಹಿಸಬೇಕು. ಅವರ ಆಯ್ಕೆಯು ಪರಿಷತ್ತಿನ ಸಮಿತಿಯ ವಿದ್ವಾಂಸರ ಸಮೂಹವು ರಹಸ್ಯ ಮತದಾನದ ಮೂಲಕ ನಡೆಸಬೇಕೆಂಬ ಕ್ರಾಂತಿಕಾರಕ ನಿಲುವನ್ನು ತೋರಿತು. ಹಾಗೆ ನಡೆದ ಮೊದಲ ಸಂಗೀತ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಚುನಾಯಿತರಾದವರು (ಜಗದೋದ್ಧಾರನ ಖ್ಯಾತಿಯ) ವಿದ್ವಾನ್ ಬಿ.ಎಸ್.ರಾಜಯ್ಯಂಗಾರ್ಯರು.


ಪರಿಷತ್ತಿನ ಮೊದಲ ಅಧ್ಯಕ್ಷರು ಎಲ್.ಎಸ್.ಶೇಷಗಿರಿರಾವ್ ಅವರು. ನಂತರ ಈ ಹುದ್ದೆಯನ್ನು ಈ.ಆರ್.ಸೇತೂರಾಂ, ಎ.ವೀರಭದ್ರಯ್ಯ, ಹೊನ್ನಪ್ಪ ಭಾಗವತರು, ವಿಮಲಾ ರಂಗಾಚಾರ್ ಮುಂತಾದ ಹಲವು ಮಹನೀಯರು ಅಲಂಕರಿಸಿದ್ದಾರೆ. ಅದರ ಪ್ರಥಮ ಕಾರ್ಯದರ್ಶಿಗಳು ಬೆಂಗಳೂರು ಕೆ.ವೆಂಕಟರಾಮ್ ಅವರು. ಮುಂದೆ ಮೈಸೂರು ವಿ.ಸುಬ್ರಮಣ್ಯ, ಸಂಪತ್‌ಕುಮಾರ್ ಶರ್ಮ ಮೊದಲಾದವರು ಕಾರ್ಯದರ್ಶಿಗಳಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ. ಅದರ ಖಜಾಂಚಿಗಳಾಗಿಯೂ, ಆಂತರಿಕ ಲೆಕ್ಕ ಪರಿಶೋಧಕರಾಗಿಯೂ ಅನಂತನಾರಾಯಣ ಅವರು ಕರ್ತವ್ಯ ನಿರ್ವಹಿಸಿದ್ದಾರೆ. ಪರಿಷತ್ತಿನ ಸಂಗೀತ ಸಮ್ಮೇಳನವು ಹಲವು ಪ್ರಥಮಗಳಿಗೆ ಹೆಸರಾಗಿದೆ. ಆಗಿಹೋಗಿರುವ ಅನೇಕ ಹಿರಿಯ ಕಲಾವಿದರ ಭಾವಚಿತ್ರಗಳನ್ನು ಸಂಪಾದಿಸಿ, ಅವುಗಳನ್ನು ಸಮ್ಮೇಳನದಲ್ಲಿ ಪ್ರದರ್ಶನಕ್ಕೆ ಇಡುವುದು, ಜೊತೆಗೆ ಅಪರೂಪದ ವಾದ್ಯಗಳ, ಅದರ ಚಿತ್ರಗಳ ಪ್ರದರ್ಶನಗಳು ನಡೆದಿವೆ. ಸಂಗೀತದ ತ್ರಿಮೂರ್ತಿಗಳಲ್ಲಿ ಒಬ್ಬರಾದ ಮುತ್ತುಸ್ವಾಮಿ ದೀಕ್ಷಿತರು ಬಳಸುತ್ತಿದ್ದ ವೀಣೆ ಮತ್ತು ಅವರು ಉಪಾಸಿಸುತ್ತಿದ್ದ ಶ್ರೀಚಕ್ರಗಳನ್ನು ಪ್ರಥಮ ಬಾರಿಗೆ ಪ್ರದರ್ಶನಕ್ಕೆ ಇಟ್ಟ ಹೆಗ್ಗಳಿಕೆ ಪರಿಷತ್ತಿನದಾಯಿತು. ಸಮ್ಮೇಳನಾಧ್ಯಕ್ಷರಿಗೆ, ನೆರೆದ ಎಲ್ಲ ಹಿರಿಯ ಕಲಾವಿದರು ಹಾರಹಾಕಿ, ಗೌರವಿಸುವ ಪದ್ಧತಿಗೂ ಪರಿಷತ್ತೇ ಪ್ರಥಮ!

> ❝ ಮೈಸೂರಿನ ಹೆಸರಾಂತ ಲಯವಾದಕರಾದ ವಿದ್ವಾನ್ ಜಿ.ಎಸ್.ರಾಮಾನುಜನ್ ಅವರು ಈ ಬಾರಿಯ ಸಮ್ಮೇಳನಾಧ್ಯಕ್ಷರು. ಯುವ ಸಂಗೀತಗಾರರ ಸಮ್ಮೇಳನಕ್ಕೆ ಮೈಸೂರು ಮೂಲದ ಯುವ ಕಲಾವಿದ ಡಾ.ಕೆ.ಟಿ.ಉದಯಕಿರಣ್ ಅವರು ಅಧ್ಯಕ್ಷರಾಗಿರುವುದು ಮೈಸೂರಿಗೆ ಹೆಮ್ಮೆಯ ವಿಷಯ. ನವಂಬರ್ 6–10ರವರೆಗೆ ನಡೆಯಲಿರುವ ಈ ಸಮ್ಮೇಳನವು ಯಶಸ್ವಿಯಾಗಲೆಂಬುದು ಎಲ್ಲರ ಹಾರೈಕೆ. ಪರಿಷತ್ತಿನ ಅಧ್ಯಕ್ಷರಾಗಿರುವ ವಿದ್ವಾನ್ ಆರ್.ಕೆ.ಪದ್ಮನಾಭ ಅವರ ನೇತೃತ್ವದಲ್ಲಿ ಪರಿಷತ್ತು ಮತ್ತಷ್ಟು ಎತ್ತರಕ್ಕೆ ಏರಲಿ.

ಕರ್ನಾಟಕ ಗಾನಕಲಾ ಪರಿಷತ್ ನಡೆದು ಬಂದ ಹಾದಿಯನ್ನು ನೋಡಿದಾಗ ಅಲ್ಲಿ ಎದ್ದು ಕಾಣುವುದು ಹಣದ ಮುಗ್ಗಟ್ಟು ಮತ್ತು ರಾಜ್ಯದ ಕಲಾವಿದರ ಘನತೆಯನ್ನು ಎತ್ತಿ ಹಿಡಿಯುವಂತಹ ಒಂದು ಸಂಸ್ಥೆಯ ಅವಶ್ಯಕತೆಯನ್ನು ಮನಗಂಡ ಕಲಾವಿದರ ಉತ್ಸಾಹಪೂರ್ಣ ಮುನ್ನಡೆ. ಇಟ್ಟ ಹಾದಿಯಲ್ಲಿ ಹಿಂದೆ ಸರಿಯದೆ ಎಲ್ಲರೂ ಒಗ್ಗಟ್ಟಿನಿಂದ, ನಿಸ್ಪೃಹತೆಯಿಂದ ದುಡಿದು, ಪರಿಷತ್ತಿನ ಏಳಿಗೆಗೆ ತಮ್ಮ ಅಮೂಲ್ಯ ಕಾಣಿಕೆ ಸಲ್ಲಿಸಿರುವವರ ಒಂದು ದೊಡ್ಡ ಪಟ್ಟಿಯೇ ಇದೆ ಎಂದರೆ ಅತಿಶಯೋಕ್ತಿಯಲ್ಲ. ಅದರ ಹಿತಚಿಂತಕರ ಪಟ್ಟಿಯಲ್ಲಿ ಅ.ನ.ಕೃಷ್ಣರಾಯರು, ಬಿ.ವಿ.ಕೆ.ಶಾಸ್ತ್ರಿಗಳಲ್ಲದೆ ತಿ.ತಾ.ಶರ್ಮ, ನಟರಾಜನ್(ನೃತ್ಯ ಕಲಾವಿದೆ ಮಾಯಾರಾವ್ ಅವರ ಪತಿ), ಬಿ.ಚೈತನ್ಯದೇವ, ವಿ.ಟಿ.ಶ್ರೀನಿವಾಸನ್, ವಿ.ಎನ್.ರಾಜನ್ ಮುಂತಾದವರಿದ್ದರು. ಪ್ರತೀ ಸಮ್ಮೇಳನಗಳಲ್ಲೂ ವಿದ್ವತ್ ಗೋಷ್ಠಿ, ಕಛೇರಿ ಮತ್ತು ವಸ್ತು ಪ್ರದರ್ಶನ ಇರುತ್ತದೆ.



ವಿದ್ವಾನ್ ರಾಮಾನುಜನ್



ಡಾ. ಉದಯಕಿರಣ್


ವಿದ್ವತ್ ಗೋಷ್ಠಿಗಳಂತೂ ಬಲು ಆಸಕ್ತಿಕರವಾದ ಚರ್ಚೆಗಳಿಗೆ ಮುಕ್ತ ಅವಕಾಶದಿಂದಾಗಿ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಹವೂ ಆಗಿರುವುದು ವಿಶೇಷ. ಸಮ್ಮೇಳನಾಧ್ಯಕ್ಷರಿಗೆ ಸಮ್ಮೇಳನದ ಕೊನೆಯ ದಿನದಂದು ಗಾನಕಲಾಭೂಷಣ ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಗುತ್ತದೆ. ಪರಿಷತ್ತಿನ ಮತ್ತೊಂದು ಸಾಧನೆ ಎಂದರೆ ಯುವ ಕಲಾವಿದರಿ ಗಾಗಿಯೇ ಮತ್ತೊಂದು ಅಂಗವನ್ನು ಸ್ಥಾಪಿಸಿದುದು. ಅದೇ ಯುವಜನ ವಿಭಾಗ, (ಅದರ ಜೊತೆಗೇ ಆರಂಭವಾದ ಮಹಿಳಾ ವಿಭಾಗವು ಕೆಲ ಸಮಯ ದಲ್ಲಿಯೇ ಸ್ಥಗಿತವಾಯಿತು). ಯುವ ಕಲಾವಿದರಿಂದಲೇ ಕಲೆಯ ಬಗೆಗೆ ವಿಚಾರ ವಿನಿಮಯ ಮಾಡುವುದಲ್ಲದೆ, ಮುಂದೆ ಪರಿಷತ್ತಿನ ಕಾರ್ಯಕಲಾಪಗಳಲ್ಲಿ ನೇರವಾಗಿ ಪಾಲ್ಗೊಳ್ಳಲು, ಅದರ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಉದ್ದೇಶದಿಂದಲೇ ಯುವಜನ ವಿಭಾಗವು ಆರಂಭವಾದುದು. ಅದೂ ಕೂಡ ಕಳೆದ 35 ವರ್ಷಗಳಿಂದ ಯುವ ಸಂಗೀತಗಾರರ ಸಮ್ಮೇಳನವನ್ನು ಆಯೋಜಿಸುತ್ತಾ ಬಂದಿರುವುದು ಹೆಮ್ಮೆಯ ಸಂಗತಿ. 1971ರಲ್ಲಿ ಪ್ರಾರಂಭವಾದ ಈ ವಿಭಾಗದಲ್ಲಿ ಹಿರಿಯ ವಿದ್ವಾಂಸರಾದ ರಾ.ಸತ್ಯನಾರಾಯಣ, ರಾಳ್ಳಪಲ್ಲಿ ಅನಂತಕೃಷ್ಣ ಶರ್ಮ, ಟಿ.ಎಸ್.ಪಾರ್ಥಸಾರಥಿ, ಎಂ.ಎಲ್.ವಸಂತಕುಮಾರಿ, ಓಲೇಟಿ ವೆಂಕಟೇಶ್ವರುಲು, ಬಿ.ವಿ.ಕೆ ಶಾಸ್ತ್ರಿ, ಆರ್.ಆರ್ ಕೇಶವಮೂರ್ತಿ, ಎಲ್.ಜಿ.ಸುಮಿತ್ರ ಮುಂತಾದವರೆಲ್ಲರೂ ಪ್ರಾತ್ಯಕ್ಷಿಕೆಗಳನ್ನು ನಡೆಸಿ ಕೊಟ್ಟಿದ್ದಾರೆ. ಇದರಲ್ಲಿ ವಿಚಾರಗೋಷ್ಠಿಗೆ ಪ್ರಾಧಾನ್ಯತೆ ನೀಡಿದುದು ಯುವ ಕಲಾವಿದರ ಕಲಿವ ಹುಮ್ಮಸ್ಸನ್ನು ತೋರಿಸುತ್ತದೆ.

ಕರ್ನಾಟಕದ ಸಂಗೀತ ಪರಂಪರೆ ಎಂಬ ಶೀರ್ಷಿಕೆಯಲ್ಲಿ ಪ್ರಾರಂಭವಾದ ಭಾಷಣ ಮಾಲೆಯೂ ಬಹಳ ಜನಪ್ರಿಯತೆಯನ್ನು ಗಳಿಸಿತು. ಇದರಲ್ಲಿ ಜಿ.ಪಿ.ರಾಜರತ್ನಂ, ಎಂ.ಪಿ.ಎಲ್.ಶಾಸ್ತ್ರೀ, ಡಾ.ಶ್ರೀಮುರಳಿ ಮುಂತಾದವರು ಭಾಗವಹಿಸಿದ್ದಾರೆ. ಇದೀಗ ಪರಿಷತ್ತು ತನ್ನ 53ನೆಯ ಸಂಗೀತ ಸಮ್ಮೇಳನವನ್ನು ನಡೆಸಲು ಸಜ್ಜಾಗಿದೆ.

ನಮ್ಮ ಮೈಸೂರಿನ ಅಸಾಮಾನ್ಯರು...



ಮಹಾರಾಜ ಮುಮ್ಮಡಿ ಕೃಷ್ಣರಾಜ ಒಡೆಯರಿಂದ ಹಿಡಿದು ಯದುವಂಶದ ಕೊನೆಯ ಮಹಾರಾಜರಾದ ಜಯಚಾಮರಾಜ ಒಡೆಯರ್ ಆಡಳಿತದ ಅವಧಿಯವರೆಗೆ ಅನೇಕ ಶ್ರೇಷ್ಠ ಮಹನೀಯರು ಮೈಸೂರು ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಅಂತಹ ಕೆಲವರ ಹೆಸರುಗಳನ್ನು ಮೈಸೂರು ಚರಿತ್ರೆಗೆ ಸಂಬಂಧಪಟ್ಟ ಇತಿಹಾಸದ ಪುಸ್ತಕಗಳಲ್ಲಿ ಪ್ರಸ್ತಾಪಿಸಿರುವುದನ್ನು ನಾವು ಕಾಣುತ್ತೇವೆ. ಆಡಳಿತದ ಪ್ರಮುಖ ಹುದ್ದೆಯಲ್ಲಿದ್ದು, ಗಣನೀಯ ಸೇವೆ ಸಲ್ಲಿಸಿದ್ದ ಕೆಲವರ ಹೆಸರುಗಳು ಅವುಗಳಲ್ಲಿ ಕಂಡು ಬಂದರೂ, ಅವರಂತೆಯೇ ಅಪೂರ್ವ ಸೇವೆ ಸಲ್ಲಿಸಿರುವ ಇತರ ನೂರಾರು ಮಂದಿ ಎಲ್ಲಿಯೂ ಪ್ರಸ್ತಾಪಗೊಳ್ಳದೆ ಎಲೆಮರೆಕಾಯಿಯಾಗಿ ಉಳಿದು ಹೋಗಿದ್ದಾರೆ. ನೆನಪಿನ ಅಂಗಳದಿಂದ ಜಾರಿ ಹೋಗಿದ್ದಾರೆ. ಹಾಗೆ ಸೇವೆ ಸಲ್ಲಿಸಿದರಲ್ಲಿ ಹಲವಾರು ಮಂದಿ ಅಂದಿಗೆ ಖ್ಯಾತನಾಮರಾಗಿದ್ದರೂ ಇಂದು ಅವರ ಬಗ್ಗೆ ನಮಗೆ ಹೆಚ್ಚು ತಿಳಿಯದೆ ಹೋಗಿದೆ. ನೆನಪಿನಿಂದ ಅಳಿಸಿಹೋಗಿದ್ದಾರೆ. ಕೆಲವರ ಸೇವೆಯನ್ನಾದರೂ ಇಲ್ಲಿ ಗುರುತಿಸುವ ಪ್ರಯತ್ನ ನನ್ನದು. ಇಂತಹ ಪ್ರಯತ್ನ ಬಹಳ ಹಿಂದೆಯೇ ಪ್ರಾರಂಭಿಸುವ ಉದ್ದೇಶ ಹೊಂದಿದ್ದರೂ, ಅದು ಈಗ ಸಾಧ್ಯವಾಗುತ್ತಿದೆ. ನೆನಪಿನಂಗಳದಿಂದ ಮರೆಯಾದ ಮಹನೀಯರ ಪರಿಚಯ ಒಂದು ಮಾಲಿಕೆಯಾಗಿ ಪ್ರಕಟಗೊಳ್ಳಲಿದೆ. ಅವು 'ಮೈಸೂರು ಮಿತ್ರ' ಓದುಗರಿಗೆ ಮೆಚ್ಚುಗೆಯಾದರೆ, ಅದೇ ನನಗೆ ಬರೆದ ತೃಪ್ತಿ.



42. ಕುಸ್ತಿ ಕಂಠೀರವ ಪೈಲ್ವಾನ್ ಪಾಪಯ್ಯ



ಗೌರಿ ಸತ್ಯ
ಹಿರಿಯ ಪತ್ರಕರ್ತರು
ಮೊ. 87627 88685

ಕುಸ್ತಿ ಕಲೆಯಲ್ಲಿ ಮೈಸೂರು ತನ್ನದೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ವಜ್ರಮುಷ್ಟಿ ಹೋರಾಟಕ್ಕೆ ಇತಿಹಾಸದ ಹಿನ್ನೆಲೆಯೇ ಇದೆ. ಇಲ್ಲಿನ ಕುಸ್ತಿಪಟುಗಳು ತಮ್ಮ ಸಾಹಸ ತೋರಿ ರಾಷ್ಟ್ರೀಯ, ಅಂತರ ರಾಷ್ಟ್ರೀಯ ಖ್ಯಾತಿ ಗಳಿಸಿದ್ದರು. ಉತ್ತರದ ಖ್ಯಾತ ವಸ್ತಾದರೂ ಮೈಸೂರಿಗೆ ಬಂದು ಕುಸ್ತಿಪಂದ್ಯಗಳಲ್ಲಿ ಭಾಗವಹಿಸುತ್ತಿದ್ದರು. ಮಹಾರಾಜರ ಮುಂದೆ ಕುಸ್ತಿ ಮಾಡಿ ಅವರಿಂದ ಪ್ರಶಸ್ತಿ, ಬಹುಮಾನ ಗಳಿಸಿದರೆ ಅವರ ಕೀರ್ತಿ ಇನ್ನಷ್ಟು ಹೆಚ್ಚುತ್ತಿತ್ತು. ಅದಕ್ಕಾಗಿ ಹಾತೊರೆಯುತ್ತಿದ್ದರು. ಕಸ್ತಿಪಟುಗಳಿಗೆ ತರಬೇತಿಗೆ, ಸಾಧನೆಗೆ ಮೈಸೂರಿನಲ್ಲಿ ಹಲವಾರು ಗರಡಿಗಳಿದ್ದವು. ಪ್ರತಿ ಕೇರಿಯಲ್ಲಿಯೂ ಒಂದಾದರೂ ಗರಡಿಮನೆ ಇತ್ತು. ಉಸ್ತಾದಕರಿಗೆ, ಗರಡಿ ಕಲೆಗೆ ಮಹಾರಾಜರೂ ಪ್ರೋತ್ಸಾಹ ನೀಡುತ್ತಿದ್ದರು. ಭೀಮಕಾಯದವರನ್ನು ತಮ್ಮ ಆಪ್ತರಕ್ಷಕರನ್ನಾಗಿ ನೇಮಿಸಿಕೊಳ್ಳುತ್ತಿದ್ದರು.

ನಾಲ್ವಡಿ ಕೃಷ್ಣರಾಜ ಒಡೆಯರ ಅವಧಿಯಲ್ಲಿ (1894–1940) ಫಕೀರ್ ಅಹಮದ್ ಸಾಬ್ ಗರಡಿ, ಮಾಯಣ್ಣನವರ ಗರಡಿ, ಉಸ್ತಾದ್ ಶ್ರೀನಿವಾಸನ ಗರಡಿ, ಶ್ರೀನಿವಾಸಣ್ಣನ ಬಂಡೀಕೇರಿ ಗರಡಿ, ರಂಗನಾಯಕನ ಗರಡಿ, ಪೊಲೀಸ್ ಲಿಂಗಣ್ಣನವರ ಗರಡಿ ಹೀಗೆ ಹಲವಾರು ಪ್ರಸಿದ್ಧ ಗರಡಿಗಳಿದ್ದವು. ಪ್ರಸಿದ್ಧ ಪೈಲ್ವಾನರಾದ ಕನ್ನೆಗೌಡನಕೊಪ್ಪಲು ಬಸವಯ್ಯ, ಚಿಕ್ಕಯ್ಯ, ಅಮೀರುದ್ದೀನ್ ಖುರೈಷಿ, ದೊಡ್ಡ ತಿಮ್ಮಯ್ಯ ಮುಂತಾದ ಖ್ಯಾತ ಕುಸ್ತಿಕಲಿಗಳಿದ್ದರು. ನವರಾತ್ರಿಯಲ್ಲಿ ಕುಸ್ತಿ ಪಂದ್ಯಗಳಿಗಾಗಿ ವಿಶೇಷವಾಗಿ ನಿರ್ಮಿಸಿದ್ದ ಅಖಾಡಾದಲ್ಲಿ ಅರಮನೆಯ ಮುಂದೆ ಕುಸ್ತಿಗಳು ಜರುಗುತ್ತಿದ್ದವು. ಆಯುಧಪೂಜೆಯ ದಿನ ಜಟ್ಟಿಕಾಳಗ ನಡೆಯುತ್ತಿತ್ತು. ನಾಲ್ವಡಿಯವರ ಕುಸ್ತಿ ಪ್ರೇಮ ಎಷ್ಟಿತ್ತೆಂದರೆ 1913ರಲ್ಲಿನ ದೆಹಲಿ ದರ್ಬಾರಿಗೆ ತಮ್ಮ ಜೊತೆಯಲ್ಲಿ ಹೆಸರಾಂತ ದೊಡ್ಡತಿಮ್ಮಯ್ಯ, ಕೊಪ್ಪಲ್ ಬಸವಯ್ಯ, ಚಿಕ್ಕಯ್ಯ, ಖುರೈಷಿ ಮುಂತಾದವರನ್ನು ಕರೆದುಕೊಂಡು ಹೋಗಿದ್ದರು. ಆ ಪೈಲ್ವಾನರ ಜೊತೆ ಹೋಗಿದ್ದ ಇನ್ನೊಬ್ಬ ಪ್ರಸಿದ್ಧ ಪೈಲ್ವಾನರೆಂದರೆ ಫಕೀರ್ ಸಾಬ್ ಗರಡಿಯ ಪಾಪಣ್ಣ.

ದೆಹಲಿಯಲ್ಲಿ ಇಂಗ್ಲೆಂಡಿನ ದೊರೆ ಐದನೇ ಜಾರ್ಜ್ ಕಿರೀಟಧಾರಣೆಯ ವೈಭವದ ಉತ್ಸವ ಅದ್ದೂರಿಯಾಗಿ ವ್ಯವಸ್ಥೆ ಮಾಡಲಾಗಿತ್ತು. ಆ ಸಂದರ್ಭ ದಲ್ಲಿ ಕುಸ್ತಿ ಪಂದ್ಯಗಳನ್ನೂ ಏರ್ಪಡಿಸಲಾಗಿತ್ತು. ಐದನೇ ಜಾರ್ಜ್ ಎದುರಿಗೆ ನಡೆದ ಆ ಪಂದ್ಯಗಳಲ್ಲಿ ಪಾಪಯ್ಯ ಗೆದ್ದು ಮೈಸೂರಿಗೆ ಕೀರ್ತಿ ತಂದರು. ಬಂಗಾರದ ಪದಕದೊಂದಿಗೆ ಮೈಸೂರಿಗೆ ಹಿಂತಿರುಗಿದ ಮೇಲೆ ಅವರ ಸಾಹಸವನ್ನು ಮೆಚ್ಚಿದ ಮಹಾರಾಜರು ಪೈಲ್ವಾನ್ ಪಾಪಯ್ಯನವರನ್ನು ಅರಮನೆಗೆ ಕರೆಸಿಕೊಂಡರು. "ಮೈಸೂರಿಗೆ ಕೀರ್ತಿ ತಂದಿದ್ದೀರಿ. ನಿಮಗೇನೋ ಬೇಕೋ ಕೇಳಿ. ಜಮೀನು ಬೇಕಾ, ಇಲ್ಲ, ಹಣ ಬೇಕಾ?" ಎಂದರು. ಅದಕ್ಕೆ ಉತ್ತರವಾಗಿ ಪಾಪಯ್ಯನವರು ತಮಗೆ ಭೂಮಿ, ಹಣದ ಅವಶ್ಯಕತೆ ಇಲ್ಲವೆಂದು, ಮಹಾರಾಜರ ಕೃಪೆ ಇದ್ದರೆ ಸಾಕು ಎಂದರು. ಅವರ ಸರಳತೆಯನ್ನು ಮೆಚ್ಚಿದ ಮಹಾರಾಜರು, "ಪರವಾಗಿಲ್ಲ, ನೀವು ಏನು ಬೇಕೋ ಹೇಳಿ" ಎಂದರು. ಆಗ ಪಾಪಯ್ಯನವರು ತಮಗೆ ಒಂದು ನಗಾರಿ ಕರುಣಿಸುವಂತೆ ಕೋರಿದರು. ಅವರ ಮನವಿಯನ್ನು ಕೇಳಿ ಆಶ್ಚರ್ಯಪಟ್ಟ ಮಹಾರಾಜರು, "ಏನು, ನಗಾರಿಯೇ?" ಎಂದು ಕೇಳಿದರು. ಅದಕ್ಕೆ ಪಾಪಯ್ಯನವರು ಹೌದೆಂದು ಹೇಳಿ, ತಾವು ಮುಂಜಾನೆ ಎದ್ದು ಗರಡಿಮನೆಯಲ್ಲಿ ಸಾಧನೆ ಮಾಡುವ ವೇಳೆ ಎಲ್ಲರಿಗೂ ಗೊತ್ತಾಗುವುದಿಲ್ಲ. ನಗಾರಿ ಇದ್ದು ಬಾರಿಸಿದರೆ ಪೈಲ್ವಾನರುಗಳೆಲ್ಲಾ ಸಮಯಕ್ಕೆ ಸರಿಯಾಗಿ ಬರುತ್ತಾರೆ. ಸಾಧನೆಗೆ ಅನುಕೂಲವಾಗುತ್ತದೆ ಎಂದು ಉತ್ತರಿಸಿದರು. ಅವರ ಮಾತನ್ನು ಕೇಳಿ ಸಂತುಷ್ಟರಾದ ಮಹಾರಾಜರು ಅವರಿಗೆ ಒಂದು ದೊಡ್ಡ ನಗಾರಿಯನ್ನು ದಯ ಪಾಲಿಸಿದರು. ಆ ನಗಾರಿ ಫಕೀರ್ ಅಹಮದ್ ಸಾಹೇಬರ ಗರಡಿಯಲ್ಲಿ ಬಹುದಿನಗಳವರೆಗೆ ಇತ್ತು. ಪ್ರಾಯಶಃ ಪಾಪಣ್ಣನವರ ನಗಾರಿಯಿಂದಲೇ ಇರಬೇಕು "ಹೊಡಿ ನಗಾರಿ ಮೇಲೆ ಕೈಯ, ತಟ್ಟು ತೊಡೆ ಮೇಲಿ ಕೈಯ" ಎಂಬ ನಾಣ್ನುಡಿ ಅಂದಿಗೆ ಪ್ರಚಲಿತಕ್ಕೆ ಬಂದಿದ್ದು.

ಅಂದಿಗೆ ಸಮಬಲ ಪೈಲ್ವಾನರು ಹೋರಾಡುತ್ತಾರೆಂದರೆ ಅದು ಕೊನೆಮೊದಲಿಲ್ಲದ್ದು. ಅಂತಹ ಒಂದು ಹೋರಾಟ ಮೈಸೂರಿನಲ್ಲಿ ಮನೆ ಮಾತಾಗಿತ್ತು. ಕುಸ್ತಿಗಾರರ ತರಬೇತಿಗೆ ಹೆಸರಾಗಿದ್ದ ಉಸ್ತಾದ್ ಕಟ್ಟಿಗೆ ಶ್ರೀನಿವಾಸಣ್ಣ ಅವರ ಪಟ್ಟಶಿಷ್ಯ ದೊಡ್ಡ ತಿಮ್ಮಯ್ಯ 'ಭುಜಬಲಭೀಮ' ಎಂದು ಹೆಸರುಗಳಿಸಿ ಖ್ಯಾತರಾಗಿದ್ದರು. ಅವರಷ್ಟೇ ಹೆಸರು ಪಡೆದಿದ್ದ ಹಜರತ್ ಫಕೀರ್ ಅಹಮದ್ ಸಾಬ್ ಅವರ ಆಪ್ತ ಶಿಷ್ಯ 'ಕುಸ್ತಿಪ್ರವೀಣ' ಪಾಪಯ್ಯ ನವರು. ದೊಡ್ಡತಿಮ್ಮಯ್ಯ, ಪಾಪಣ್ಣ ಇಬ್ಬರೂ ಸಮಬಲರು. ಮಹಾಬಲಾಢ್ಯ ಕುಸ್ತಿ ಪೈಲ್ವಾನರು.

1908–10ರ ನಡುವೆ ಒಮ್ಮೆ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರು ಈ ಇಬ್ಬರು ಸಮಬಲರ ಕುಸ್ತಿ ಪಂದ್ಯವನ್ನು ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಿದರು. ಹೋರಾಟ ಸತತ ಮೂರು ದಿನಗಳು ನಡೆಯಿತು. ಪ್ರಚಂಡ ರೋಷಾವೇಶದ ಹೋರಾಟ. ಕಲ್ಪನಾತೀತ ಸೆಣಸಾಟ. ಮಹಾರಾಜರ ಸಮ್ಮುಖದಲ್ಲಿ ನಡೆದ ಈ ಪಂದ್ಯ ಭೀಮಬಲರ ಕಾಳಗದಂತಿತ್ತು. ಇಬ್ಬರೂ ಬಿಡದೆ ಪಟ್ಟುಗಳ ಮೇಲೆ ಪಟ್ಟನ್ನು ಹಾಕುತ್ತಾ ಹೋರಾಡಿದರು. ಮೂರನೆಯ ದಿನ ಪಾಪಯ್ಯನವರು ದೊಡ್ಡತಿಮ್ಮಯ್ಯ ನವರನ್ನು ಸೋಲಿಸಿದರು. "ಕುಸ್ತಿಕಲಾಂಬುಧಿ ಚಂದ್ರ" ರಾಜಬಂಧು ಸರ್ದಾರ್ ಎಂ.ಗೋಪಾಲ ರಾಜ ಅರಸಿನವರ ಎದುರಿನಲ್ಲಿ 'ಭುಜಬಲ ಭೀಮ' ದೊಡ್ಡತಿಮ್ಮಯ್ಯನವರನ್ನು ಸೋಲಿಸಿ, ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರಿಂದ ಪಾರಿತೋಷಕ ಪಡೆದುಕೊಂಡರು. "ಕರ್ನಾಟಕ ಕುಸ್ತಿ ಕಂಠೀರವ" ಎಂದು ಕೀರ್ತಿ ಗಳಿಸಿದರು.

ಇವರಿಬ್ಬರ ಹೋರಾಟ ಅಂದು ಮೈಸೂರಿನಲ್ಲಿ ಒಂದು ಕ್ರಾಂತಿಯನ್ನೇ ಎಬ್ಬಿಸಿತು ಎಂದರೆ ತಪ್ಪಲ್ಲ. ಮೈಸೂರಿನ ಕುಸ್ತಿ ವೈಭವ ನಾಡಿನಲ್ಲೆಲ್ಲಾ ಪ್ರಜ್ವಲಿಸಿತು. ಅದು ಅನೇಕ ವರ್ಷಗಳವರೆಗೆ ಸಂಭ್ರಮಿಸಿತು. ಮುಂದೆ ಅನೇಕ ವರುಷಗಳ ಕಾಲ ಪ್ರತಿಸ್ಪರ್ಧಿಗಳಿಲ್ಲದೆ ಪೈಲ್ವಾನ್ ಪಾಪಯ್ಯ ಮೆರೆದರು. ಕುಸ್ತಿಕಲೆಯಲ್ಲಿ ಅದ್ವಿತೀಯರಾಗಿದ್ದ ಇವರ ಬಗ್ಗೆ "ಆಕಾಶಕ್ಕೆ ಏಣಿ ಇಲ್ಲ; ಪೈಲ್ವಾನ್ ಪಾಪಯ್ಯನವರಿಗೆ ಜೊತೆ ಇಲ್ಲ" ಎನ್ನುವ ಮಾತು ಪ್ರತೀತಿಯಾಯಿತು. ಅಂತಹ ಶ್ರೇಷ್ಠಮಟ್ಟದ ತರಬೇತಿ ನೀಡಿದ್ದರು ಅವರ ಗುರುಗಳಾದ ಉಸ್ತಾದ್ ಹಜರತ್ ಫಕೀರ್ ಅಹಮದ್ ಸಾಬ್.

ಪಾಪಯ್ಯನವರು 1874ರಲ್ಲಿ ಮೈಸೂರು ಆರ್ಯ ಈಡಿಗ ಗೌಡರ ಶ್ರೀಮಂತ ಮನೆತನದಲ್ಲಿ ಜನಿಸಿದರು. ತಮ್ಮ 16ನೇ ವಯಸ್ಸಿನ ತುಂಬು ಯೌವನದಲ್ಲಿ ಕುಸ್ತಿ ಅಭ್ಯಾಸಕ್ಕೆ ತೊಡಗಿದರು. ಅಭ್ಯಾಸಕ್ಕೆ ತಮ್ಮ ಮೊದಲ ಗುರುಗಳೂ ಹಾಗೂ ಸೋದರ ಮಾವನವರೂ ಆದ ಉಸ್ತಾದ್ ಮಲ್ಲಪ್ಪನವರ ಹಾಗೂ ಆಪ್ತ ಮಿತ್ರ ಹಳ್ಳದಕೇರಿ ತುಪ್ಪದ ಅಂಗಡಿ ವೀರಣ್ಣನವರ ಪ್ರೋತ್ಸಾಹ–ಸಹಕಾರಗಳಿಂದ ಫಕೀರ್ ಅಹಮದ್ ಸಾಹೇಬರ ಗರಡಿಯಲ್ಲಿ ಪಳಗಿದರು. ಉಸ್ತಾದ್ ಅವರ ಗರಡಿ ಮುಖಾಂತರ ಕುಸ್ತಿ ಕಣಕ್ಕೆ ಕಾಲಿಟ್ಟರು.

ಅಂದಿಗೆ ಮೈಸೂರಿನ ಕುಸ್ತಿ ವಲಯದಲ್ಲಿ ಇಂತಹ ಮಹಾನು ಘಟಿಗಳಿದ್ದರು. ಒಬ್ಬರನ್ನು ಇನ್ನೊಬ್ಬರು ಮೀರಿಸುತ್ತಿದ್ದರು. 100ರಿಂದ 150 ಕೆ.ಜಿ. ತೂಕ ತೂಗುತ್ತಿದ್ದರು. ಸಮೃದ್ಧಿಯಾಗಿ ಬೆಣ್ಣೆ, ತುಪ್ಪ, ಹಾಲು ಕುಡಿದು, ಬಾದಾಮಿ, ಗೋಡಂಬಿ ಸವಿದು ದಷ್ಟಪುಷ್ಟರಾಗಿದ್ದರು. ಒಬ್ಬರೇ ಬೆನ್ನಿನ ಮೇಲೆ ಇಬ್ಬರು ಮೂವರನ್ನು ಕೂರಿಸಿಕೊಂಡು ಚಾಮುಂಡಿಬೆಟ್ಟ ಹತ್ತಿ ಇಳಿಯುತ್ತಿದ್ದರು. ಬೆಳಿಗ್ಗೆ ಬಯಲು ಸಾಧನೆ ಮಾಡಿ, ನಂತರ ಗರಡಿಯ ಒಳಗೆ ಸಾಧನೆ ಮಾಡುತ್ತಾ ದೇಹ ದಂಡಿಸುತ್ತಿದ್ದರು. ಸಧೃಡರಾಗಿ ಬೆಳೆದು ಭೀಮ ಬಲದ ಮೈಯನ್ನು ಪಡೆಯುತ್ತಿದ್ದರು. ಪ್ರತಿಸ್ಪರ್ಧಿಯನ್ನು ಬಲವಾದ ಪಟ್ಟುಗಳನ್ನು ಹಾಕಿ ಸೋಲಿಸಿ ತಮ್ಮ ಮೆಚ್ಚಿನ ಅರಸ, ತವು ಹುಟ್ಟಿ ಬೆಳೆದ ಮೈಸೂರಿಗೆ ಕೀರ್ತಿ ತರುತ್ತಿದ್ದರು. ಇಂತಹ ಘಟಾನುಘಟಿ ಪೈಲ್ವಾನ್ ಪಾಪಯ್ಯನವರ ಹೆಸರು ಇಂದಿಗೂ ಚಿರಸ್ಮರಣೀಯವಾಗಿದೆ. ಇವರು ವಾಸಮಾಡುತ್ತಿದ್ದ ಬೀದಿಗೆ ಅವರ ಹೆಸರನ್ನಿಟ್ಟು ಚಿರಸ್ಥಾಯಿಗೊಳಿಸಲಾಗಿದೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581/1980 E-mail address: mysoorumithra@gmail.com For advertisements: mysoorumithra@gmail.com

ಮೈಸೂರಲ್ಲಿ ಶ್ರದ್ಧಾ-ಭಕ್ತಿಯಿಂದ ದೀಪಾವಳಿ ಆಚರಣೆ


● ಮಹದೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ● ಪಟಾಕಿ ಸಿಡಿಸಿ ದೀಪಾವಳಿ ಆಚರಿಸಿದ ಜನತೆ



ಪಟ್ಟು ಮಗುವೊಂದು ಪೋಷಕರ ನೆರವಿನೊಂದಿಗೆ ಮತಾಪು ಕಡ್ಡಿ (ಶುರ್‌ಶುರ್ ಬತ್ತಿ) ಹಚ್ಚಿ ಸಂಭ್ರಮಿಸುತ್ತಿರುವುದು.







ದೀಪಾವಳಿ ಅಂಗವಾಗಿ ಮೈಸೂರು ನಗರದ ನಾನಾ ಬಡಾವಣೆಗಳಲ್ಲಿ ನಿವಾಸಿಗಳು ಪಟಾಕಿ ಹಚ್ಚಿ ಸಂಭ್ರಮಿಸುತ್ತಿರುವುದನ್ನು ಚಿತ್ರದಲ್ಲಿ ಕಾಣಬಹುದು.

ಮೈಸೂರು, ನ.3(ಎಂಟಿವೈ)–ಬೆಳಕಿನ ಹಬ್ಬ ದೀಪಾವಳಿಯನ್ನು ಮೈಸೂರಿನ ಜನತೆ ಸಂಭ್ರಮ ಮತ್ತು ಶ್ರದ್ಧಾ-ಭಕ್ತಿಯಿಂದ ಆಚರಿಸಿ ದೇವರ ಕೃಪೆಗೆ ಪಾತ್ರರಾದರು.

ಹಿಂದೂ ಸಂಪ್ರದಾಯದಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ಸ್ಥಾನಮಾನವಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಪ್ರದಾಯದಂತೆ ದೀಪಾವಳಿಯನ್ನು ಆಚರಿಸಲಾಯಿತು. ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಬಡಾವಣೆಗಳಲ್ಲಿರುವ ಮಲೆಮಹದೇಶ್ವರ ದೇವಾಲಯಗಳಲ್ಲಿ ಶನಿವಾರ ದೀಪಾವಳಿಯ ಅಂಗವಾಗಿ ನಡೆದ ವಿಶೇಷ ಪೂಜಾ ಮತ್ತು ಹಾಲರವಿ ಉತ್ಸವದಲ್ಲಿ ಸಾವಿರಾರು ಜನ ಭಾಗಿಯಾಗಿ ಪೂಜೆ ಸಲ್ಲಿಸಿದರು.

ದೀಪಾವಳಿಯ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಜಾನುವಾರುಗಳನ್ನು ತೊಳೆದು, ಅಲಂಕರಿಸಿ ಪೂಜೆ ಸಲ್ಲಿಸಲಾಗಿತ್ತು. ವಿವಿಧೆಡೆ ಕೊಂಡೋತ್ಸವ ಸೇರಿದಂತೆ ಪೂಜಾ ಕೈಂಕರ್ಯಗಳು ಜರುಗಿದವು. ಗ್ರಾಮ ದೇವರ ದೇವಾಲಯಗಳಲ್ಲೂ ವಿಶೇಷ ಪೂಜೆ ನೆರವೇರಿಸಿ, ಒಳಿತಿಗಾಗಿ ಪ್ರಾರ್ಥಿಸಲಾಯಿತು.

ನಗರದಲ್ಲಿ ಭಕ್ತಿಯ ಸುಧೆ: ಮೈಸೂರಿನ ಸಿದ್ಧಾರ್ಥನಗರ, ಸುಣ್ಣದಕೇರಿ, ಹಳ್ಳದಕೇರಿ, ನಜರ್‌ಬಾದ್, ಅರವಿಂದನಗರ, ಪಡುವಾರಹಳ್ಳಿ, ಕುಂಬಾರಕೊಪ್ಪಲು, ಕೆ.ಜಿ.ಕೊಪ್ಪಲು, ಕೆ.ಟಿ.ಸ್ಟ್ರೀಟ್ ಸೇರಿದಂತೆ ವಿವಿಧೆಡೆ ಇರುವ ಮಲೆಮಹದೇಶ್ವರ ದೇವಾಲಯದಲ್ಲಿ ದೀಪಾವಳಿಯ ವಿಶೇಷ ಜಾತ್ರಾ ಮಹೋತ್ಸವ ನೆರವೇರಿತು. ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಿ, ಪೂಜೆ ಸಲ್ಲಿಸಲಾಯಿತು. ಬೆಳಗಿನಿಂದ ಸಂಜೆವರೆಗೆ ಅಪಾರ ಸಂಖ್ಯೆಯ ಭಕ್ತರು ಮಲೆಮಹದೇಶ್ವರರ ವಿಶೇಷ ದರ್ಶನ ಪಡೆದು ಪುನೀತರಾದರು.

ಕೊಂಡೋತ್ಸವ: ದೀಪಾವಳಿ ಹಿನ್ನೆಲೆಯಲ್ಲಿ ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಕೊಂಡದ ಬಸವೇಶ್ವರರ ಗುಡಿ ಮುಂದೆ ಕೊಂಡೋತ್ಸವ ಆಯೋಜಿಸಲಾಗಿತ್ತು.

ಪ್ರತೀ ವರ್ಷದಂತೆ ದೀಪಾವಳಿ ಕೊಂಡೋತ್ಸವ ಈ ಬಾರಿಯೂ ವಿಜೃಂಭಣೆಯಿಂದ ಜರುಗಿತು. ಗುಡ್ಡಪ್ಪ ಸೇರಿದಂತೆ ಹರಕೆ ಹೊತ್ತ ಹಲವರು ಕೊಂಡ ಹಾಯ್ದು ಭಕ್ತಿಯಿಂದ ನಮಿಸಿದರು.

ನಗರದಲ್ಲೂ ಕೊಂಡೋತ್ಸವ: ಮೈಸೂರಿನ ಹಲವೆಡೆಯೂ ಕೊಂಡೋತ್ಸವ ಜರುಗಿತು. ದೇವಾಲಯದ ಮುಂಭಾಗ ಸೌದೆಗಳಿಗೆ ಬೆಂಕಿ ಹಾಕಿ ಸಾಂಪ್ರದಾಯಿಕವಾಗಿ ಕೊಂಡೋತ್ಸವ ನೆರವೇರಿಸಿ ಮಹದೇಶ್ವರರನ್ನು ಆರಾಧಿಸಲಾಯಿತು.

ಪಟಾಕಿ ಸಿಡಿಸಿ ಸಂಭ್ರಮ: ಬೆಳಕಿನ ಹಬ್ಬ ದೀಪಾವಳಿಯನ್ನು ಜನರು ಮನೆಗಳ ಮುಂದೆ ಮಣ್ಣಿನ ಹಣತೆ ಯಿಂದ ದೀಪ ಬೆಳಗಿಸಿ ಆಚರಿಸಿದರೆ, ಯುವಕರು ಮತ್ತು ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಜೆಯಾಗುತ್ತಿದ್ದಂತೆ ಭಾರೀ ಪ್ರಮಾಣದ ಪಟಾಕಿ ಸಿಡಿಸಿ ದೀಪಾವಳಿಯನ್ನು ಸಂಭ್ರಮದಿಂದ ಮೈಸೂರಿನ ಜನತೆ ಆಚರಿಸಿದರು.



ಸುವರ್ಣ ಬೆಳಕು ಫೌಂಡೇಷನ್ ಹಾಗೂ ಎ.ಎಸ್.ಜಿ ಕಣ್ಣಿನ ಆಸ್ಪತ್ರೆ ವತಿಯಿಂದ ದೀಪವಾಳಿ ಪ್ರಯುಕ್ತ ರೋಗಿಗಳಿಗೆ ಮಣ್ಣಿನ ಹಣತೆ ವಿತರಿಸಲಾಯಿತು. ಈ ವೇಳೆ ಖ್ಯಾತ ವಸ್ತ್ರ ವಿನ್ಯಾಸಕಿ ಜಯಂತಿ ಬಲ್ಲಾಳ್, ಸಮಾಜ ಸೇವಕಿ ಅಪೂರ್ವ ಶಿವಣ್ಣ, ಸುವರ್ಣ ಬೆಳಕು ಫೌಂಡೇಷನ್‌ನ ಮಹೇಶ ಇನ್ನಿತರರಿದ್ದರು.



ಅಪೂರ್ವ ಸ್ನೇಹ ಬಳಗದ ವತಿಯಿಂದ ಮೈಸೂರಿನ ಚಾಮುಂಡಿಪುರಂ ಮನೆ ಮನೆಗೆ ತೆರಳಿ ಹಣತೆ ವಿತರಿಸಿ ದೀಪಾವಳಿ ಆಚರಿಸಿದರು. ಈ ವೇಳೆ ಮಾಜಿ ಕಾರ್ಪೊರೇಟರ್ ಮಾ.ವಿ.ರಾಮಪ್ರಸಾದ್, ಕೆಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ, ನಿರ್ದೇಶಕರಾದ ಎಚ್.ವಿ.ಭಾಸ್ಕರ್, ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ಮಹಾನ್ ಶ್ರೇಯಸ್, ಆನಂದ್, ಆದರ್ಶ್, ಜಯರಾಮ್, ವಿಜಯ್ ಕುಮಾರ್, ರಕ್ಷಿತ್, ದೂರ ರಾಜಣ್ಣ, ಸಿದ್ದಲಿಂಗಸ್ವಾಮಿ ಇತರರು ಉಪಸ್ಥಿತರಿದ್ದರು.

ಪಟಾಕಿ ಸಿಡಿದು: ನಾಲ್ವರಿಗೆ ಗಾಯ

ಮೈಸೂರಿನಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸುವ ವೇಳೆ ನಾಲ್ಕು ಮಕ್ಕಳಿಗೆ ಗಾಯವಾಗಿದ್ದು, ಅವರಲ್ಲಿ ಒಬ್ಬರು ಒಳ ರೋಗಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದರೆ, ಮೂವರು ಚಿಕಿತ್ಸೆ ಪಡೆದು ವಾಪಸ್ಸಾಗಿದ್ದಾರೆ. ಹೆಚ್.ಡಿ.ಕೋಟೆ, ಪಾಂಡವಪುರದಿಂದ ತಲಾ ಒಬ್ಬರು ಹಾಗೂ ಮೈಸೂರು ನಗರದಲ್ಲಿ ಇಬ್ಬರು ಬಾಲಕರಿಗೆ ಪಟಾಕಿ ಸಿಡಿತದಿಂದ ಗಾಯವಾಗಿದ್ದು, ಮೈಸೂರಿನ ಕೆ.ಆರ್.ಆಸ್ಪತ್ರೆಯ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. 8 ರಿಂದ 13 ವರ್ಷದ ನಾಲ್ವರು ಮಕ್ಕಳಲ್ಲಿ ಚಂದನ್ ಎಂಬ ಬಾಲಕನಿಗೆ ಪಟಾಕಿ ಕಣ್ಣಿಗೆ ಬಡಿದಿದ್ದು, ಇದರಿಂದ ಗಂಭೀರವಾದ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಕಣ್ಣಿನ ಆಸ್ಪತ್ರೆ ತಜ್ಞರಾದ ಡಾ. ಹೆಚ್.ಪಿ. ಶೋಭಾ ಅವರು ಆ ಬಾಲಕನಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಉಳಿದ ಮೂವರು ಬಾಲಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ



ಮೈಸೂರಿನ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲಾಯಿತು. ಸಂಸ್ಥೆ ಅಧ್ಯಕ್ಷ ಟಿ.ರಂಗಪ್ಪ, ಆಡಳಿತಾಧಿಕಾರಿ ಕಾಂತಿ ನಾಯಕ್, ಕಾಲೇಜಿನ ಪ್ರಾಂಶುಪಾಲ ಎಂ.ಎಸ್.ಸುನಿಲ್‌ಕುಮಾರ್, ಶಾಲಾ ಮುಖ್ಯೋಪಾಧ್ಯಾಯ ಮೊಹಮ್ಮದ್ ಫಾರೂಕ್, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ಬೈಕ್ ಡಿಕ್ಕಿ ಹೊಡೆಸಿ ಪತ್ನಿ ಕೊಲೆಗೆ ಯತ್ನಿಸಿದ ಪತಿ

ಮೈಸೂರು, ನ.3(ಬಿಎಲ್‌ಯು)– ದ್ವಿಚಕ್ರ ವಾಹನದಿಂದ ಡಿಕ್ಕಿ ಹೊಡೆದು ಅಪಘಾತ ಎಸಗುವ ಮೂಲಕ ನನ್ನ ಕೊಲೆಗೆ ಪತಿಯೇ ಪ್ರಯತ್ನಿಸಿದ್ದಾನೆ ಎಂದು ಪತ್ನಿ ಪೊಲೀಸರಿಗೆ ದೂರು ನೀಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕುವೆಂಪುನಗರದ ವಾಸಿ ಮಹದೇವಪ್ಪ ಅಲಿಯಾಸ್ ಪ್ರಸಾದ್ ಪುರೋಹಿತ್ ಪತ್ನಿ ಮಮತಾ ಈ ಸಂಬಂಧ ದೂರು ನೀಡಿದ್ದಾರೆ.

ಮಹದೇವಪ್ಪ ಹಾಗೂ ಮಮತಾಗೆ ಕಳೆದ 23 ವರ್ಷಗಳ ಹಿಂದೆ ಮದುವೆಯಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಳೆದ 7 ವರ್ಷಗಳಿಂದ ಆಗಾಗೆ ಜಗಳವಾಡುತ್ತಾ ಹಲವು ಬಾರಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ. ಆದಿಚುಂಚನಗಿರಿ ರಸ್ತೆಯಲ್ಲಿ ಹೋಗುವಾಗ ದ್ವಿಚಕ್ರ ವಾಹನದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪತಿ ಪ್ರಸಾದ್ ನನ್ನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ಮೂಲಕ ನನ್ನ ಕೊಲೆಗೆ ಪತಿ ಪ್ರಯತ್ನಿಸಿದ್ದಾನೆ ಎಂದು ಮಮತಾ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ಅಪಘಾತ ನಡೆದ ಸ್ಥಳದ ಸಿಸಿಟಿವಿ ದೃಶ್ಯ ಸಂಗ್ರಹದಲ್ಲಿ ತೊಡಗಿದ್ದು, ತನಿಖೆ ನಡೆಸುತ್ತಿದ್ದಾರೆ.

'ಮಠ' ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ



ಬೆಂಗಳೂರು, ನ.3–ಸ್ಯಾಂಡಲ್ ವುಡ್‌ನಲ್ಲಿ 'ಮಠ', 'ಎದ್ದೇಳು ಮಂಜುನಾಥ' ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿ ಎಲ್ಲರ ಗಮನ ಸೆಳೆದಿದ್ದ ನಿರ್ದೇಶಕ ಗುರುಪ್ರಸಾದ್ ಅವರು ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಮಾದನಾಯಕನಹಳ್ಳಿಯಲ್ಲಿ ಇರುವ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಭಾನುವಾರ (ನ.3) ಮೃತದೇಹ ಪತ್ತೆಯಾಗಿದೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಯಾವಾಗ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಮಾಹಿತಿ ಸಿಕ್ಕಿಲ್ಲ. ಆದರೆ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಸ್ಥಿತಿಯನ್ನು ಗಮನಿಸಿದರೆ, 10 ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಗುರುಪ್ರಸಾದ್ ಅವರ ಸಾವಿನ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಗುರುಪ್ರಸಾದ್ ಅವರು ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು ಎಂಬ ವಿಚಾರ ಗೊತ್ತಾಗಿದೆ. ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಬಗ್ಗೆ ಅಕ್ಕಪಕ್ಕದ ಮನೆಯವರಿಗೆ ಗೊತ್ತಾಗಿ, ಮಾಹಿತಿ ನೀಡಿದ್ದಾರೆ. ಸದ್ಯ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಶುರು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ನಿರ್ದೇಶಕ ಗುರುಪ್ರಸಾದ್ ಅವರ ಆತ್ಮಹತ್ಯೆಗೆ ಕಾರಣ ಏನೆಂಬುದು ತನಿಖೆ ನಂತರ ಗೊತ್ತಾಗಲಿದೆ. ಗುರುಪ್ರಸಾದ್ ಅವರ ಕುಟುಂಬ ಸದಸ್ಯರ ಜೊತೆ ತನಿಖಾಧಿಕಾರಿಗಳು ಮಾತನಾಡಲಿದ್ದಾರೆ. ಈಗ ಕುಟುಂಬದ ಸದಸ್ಯರು ನೋವಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಪ್ರಶ್ನೆ ಮಾಡುವುದು ಸರಿಯಲ್ಲ' ಎಂದು ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದ್ದಾರೆ.

ನಿಮ್ಮ ಕುಟುಂಬದ ವಿರುದ್ಧದ ಆರೋಪ ಕುರಿತು ಬಾಯ್ಬಿಡಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಆಗ್ರಹ



ಬೆಂಗಳೂರು,ನ.3–ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವುದು ಬಿಟ್ಟು ನಿಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪ ಕುರಿತು ಮಾತನಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಕುಟುಂಬ ನೇತೃತ್ವದ 'ಸಿದ್ಧಾರ್ಥ ವಿಹಾರ ಟ್ರಸ್ಟ್' ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಇನ್ನೂ ವರೆಗೂ ಮಾತನಾಡದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿದ್ದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿದೆ. ಖರ್ಗೆ ಕುಟುಂಬ ನೇತೃತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಮಂಜೂರಾಗಿದ್ದ 5 ಎಕರೆ ಭೂಮಿಯನ್ನು ಸದ್ದಿಲ್ಲದೆ ಕೆಐಎಡಿಬಿ ವಾಪಸ್ ಮಾಡುವ ಮೂಲಕ ಪರೋಕ್ಷವಾಗಿ ತಪ್ಪಿತಸ್ಥರೆಂದು ಒಪ್ಪಿಕೊಂಡಿದ್ದಾರೆಂದು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮೂಡಿದ ಬಿರುಕಿಗೆ ತೇಪೆ ಹಚ್ಚುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಗ್ಯಾರಂಟಿಯಿಂದ ಆಗುವ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಅಪರೂಪಕ್ಕೆ ಸತ್ಯವನ್ನು ಹೇಳಿದ್ದಾರೆ. ತೇಪೆ ಹಚ್ಚಲು ಹೋಗಿ ಪಕ್ಷಕ್ಕೆ ಇನ್ನಷ್ಟು ಹಾನಿಯುಂಟು ಮಾಡಿದ್ದಾರೆಂಬುದನ್ನು ಮಲ್ಲಿಕಾರ್ಜುನ ಖರ್ಗೆ ಅವರು ಅರಿತುಕೊಂಡಿರಬೇಕು. ಇದನ್ನು ಮರೆಮಾಚಲು ಇದೀಗ ಪ್ರಧಾನಿ ಮೋದಿಯವರ ವಿರುದ್ಧ ಮಾತನಾಡಿದ್ದಾರೆ. ಆದರೆ, ಗ್ಯಾರಂಟಿಯಿಂದ ಆಗುತ್ತಿರುವ ಹಾನಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಾಮಾಣಿಕವಾಗಿ ಒಪ್ಪಿಕೊಂಡಿದನ್ನು ಮತ್ತು ಕರ್ನಾಟಕದ ಈ ಸ್ಥಿತಿಗೆ ಕನ್ನಡಿ ಹಿಡಿದಿರುವ ಖರ್ಗೆಜಿಯವರ ಪ್ರಾಮಾಣಿಕತೆಯನ್ನು ನಾನು ಪ್ರಶಂಸಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕರುಗಳಾದ ಆರ್ ಸುರ್ಜೆವಾಲಾ ಮತ್ತು ಕೆ.ಸಿ.ವೇಣುಗೋಪಾಲ್ ಅವರು ಹರ್ಯಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಬಲಕ್ಕೆ ನಿಂತು, ಪ್ರಧಾನಿ ಅವರನ್ನು ಕಟುವಾಗಿ ಟೀಕಿಸಿದ್ದರು. ಆದರೆ, ಈ ನಾಯಕರು ಖರ್ಗೆ ಅವರ ಕುಟುಂಬದ ನೇತೃತ್ವದ ಟ್ರಸ್ಟ್ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತರ ವಿರುದ್ಧ ಕೇಳಿ ಬಂದಿರುವ ಭೂಕಬಳಿಕೆ ಆರೋಪದ ಬಗ್ಗೆ ಪ್ರಶ್ನಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ

ಶೇಕಡ 50:50 ಅನುಪಾತದ ನಿವೇಶನ ವಾಪಾಸಿಗೆ ಆಗ್ರಹ

ಮುಡಾ ಆಯುಕ್ತರಿಗೆ ಸ್ನೇಹಮಯಿ ಕೃಷ್ಣ ಪತ್ರ



ಮೈಸೂರು, ನ.3(ಬಿಎಲ್‌ಯು)– ಮುಡಾದ ಶೇಕಡ 50:50 ಅನುಪಾತದ ನಿವೇಶನವನ್ನು ವಶಕ್ಕೆ ಪಡೆಯುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮುಡಾ ಆಯುಕ್ತ ರಘು ನಂದನ್ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಡಾ ಆಯುಕ್ತ ರಘುನಂದನ್‌ಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ, ಮುಡಾದಲ್ಲಿ ನಡೆದಿರುವ ಹಗರಣವನ್ನು ಸಮಗ್ರವಾಗಿ ವಿವರಿಸಿದ್ದಾರೆ.

ಮುಡಾದ ಶೇಕಡ 50:50 ಅನುಪಾತದ ನಿವೇಶನವನ್ನು ವಶಕ್ಕೆ ಪಡೆಯುವುದು ಸೇರಿದಂತೆ ಹಲವು ಆಗ್ರಹದೊಂದಿಗೆ ಎರಡು ಅರ್ಜಿಗಳನ್ನು ಈಗಾಗಲೇ ಸಲ್ಲಿಸಿದ್ದೆ. ಆದರೆ ಈ ಸಂಬಂಧ ನೀವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಈ ಮೂಲಕ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರಂತಹ ಪ್ರಭಾವಿಗಳು ಹಾಗೂ ಅಧಿಕಾರಿಗಳನ್ನು ಕಾಪಾಡುವುದು ನಿಮ್ಮ ಕರ್ತವ್ಯವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ನನ್ನ ಈ ಮನವಿ ಪತ್ರ ಸ್ವೀಕರಿಸಿದ 7 ದಿನದೊಳಗೆ ನನಗೆ ಸ್ಪಷ್ಟೀಕರಣ ಮತ್ತು ದೃಢೀಕೃತ ದಾಖಲಾತಿ ನೀಡಬೇಕು. ಇಲ್ಲದಿದ್ದರೆ ನೀವು ಅಪರಾಧ ಕೃತ್ಯ ಎಸಗಿರುವ ಆರೋಪಿಗಳನ್ನು ರಕ್ಷಿಸುವ ಮತ್ತು ಸರ್ಕಾರದ ಸ್ವತ್ತು ರಕ್ಷಣೆ ಮಾಡಲು ವಿಫಲರಾಗಿದ್ದೀರಿ ಎಂದು ನಿಮ್ಮ ವಿರುದ್ಧವೇ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮತ್ತು ನ್ಯಾಯಾಯಕ್ಕೆ ದೂರು ಸಲ್ಲಿಸುವುದು ಅನಿವಾರ್ಯವಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಮುಡಾ ಆಯುಕ್ತ ರಘುನಂದನ್ ಅವರನ್ನು ಎಚ್ಚರಿಸಿದ್ದಾರೆ.

ಚಳಿಗಾಲಕ್ಕೆ ಮುಚ್ಚಿದ ಪವಿತ್ರ ದೇಗುಲ ಕೇದಾರನಾಥ ದ್ವಾರ



ಕೇದಾರನಾಥ,ನ.3–ಚಳಿಗಾಲ ಆರಂಭವಾದ ಹಿನ್ನೆಲೆಯಲ್ಲಿ ಪವಿತ್ರ ದೇಗುಲ ಕೇದಾರನಾಥದ ದ್ವಾರಗಳನ್ನು ಭಾನುವಾರ ತಾತ್ಕಾಲಿಕವಾಗಿ ಮುಚ್ಚಲಾಯಿತು. ದೇವಾಲಯಕ್ಕೆ ಬಾಗಿಲು ಹಾಕುವ ಇಂದಿನ ಕಾರ್ಯಕ್ರಮವನ್ನು ವೀಕ್ಷಿಸಲು 18,000ಕ್ಕೂ ಹೆಚ್ಚು ಯಾತ್ರಿಕರು ಹಿಮಾಲಯ ತಪ್ಪಲಿನಲ್ಲಿ ಸೇರಿದ್ದರು.

ದೇವಾಲಯದ ದ್ವಾರಗಳನ್ನು ಮುಚ್ಚುವ ಮುನ್ನ ಇಂದು ನಸುಕಿನ ಜಾವ 4 ಗಂಟೆಗೆ ಕಾರ್ಯಕ್ರಮಗಳು ಆರಂಭವಾದವು. ಬೆಳಗ್ಗೆ 8.30ಕ್ಕೆ ಪೋರ್ಟಲ್‌ಗಳನ್ನು ಮುಚ್ಚಲಾಯಿತು ಎಂದು ಬದರಿನಾಥ್–ಕೇದಾರನಾಥ ದೇವಾಲಯ ಸಮಿತಿಯ ಮಾಧ್ಯಮ ಉಸ್ತುವಾರಿ ಹರೀಶ್ ಗೌರ್ ಹೇಳಿದ್ದಾರೆ.

ದೇವಾಲಯಕ್ಕೆ ಬಾಗಿಲು ಹಾಕುವ ಸಮಾರಂಭವನ್ನು ವೀಕ್ಷಿಸಲು 18,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ವೀಕ್ಷಿಸಿದರು. ಇಡೀ ಯಾತ್ರೆಯ ಋತುವಿನಲ್ಲಿ ಹದಿನಾರೂವರೆ ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪ್ರಾರ್ಥನೆ ಸಲ್ಲಿಸಲು ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಕೆಟಿಸಿ ಅಧ್ಯಕ್ಷ ಅಜೇಂದ್ರ ಅಜಯ್ ಹೇಳಿದ್ದಾರೆ.

ಗರ್ವಾಲ್ ಹಿಮಾಲಯ ಭಾಗದಲ್ಲಿ 11,000 ಅಡಿಗಳಿಗಿಂತ ಹೆಚ್ಚು ಎತ್ತರದಲ್ಲಿರುವ ಕೇದಾರನಾಥವು ದೇಶದ ವಿವಿಧ ಭಾಗಗಳಲ್ಲಿ ನೆಲೆಗೊಂಡಿರುವ 12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಗಟ್ಟಲೆ ಯಾತ್ರಿಕರು ಭೇಟಿ ನೀಡುವ ಜನಪ್ರಿಯ ಯಾತ್ರಾ ಸ್ಥಳವಾಗಿದ್ದು, ಚಳಿಗಾಲದಲ್ಲಿ ಹಿಮದಿಂದ ಆವೃತವಾಗಿರುವಾಗ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಶಿವನ ವಿಗ್ರಹವನ್ನು ಓಂಕಾರೇಶ್ವರ ದೇವಸ್ಥಾನಕ್ಕೆ ಅದರ ದ್ವಾರಗಳನ್ನು ಮುಚ್ಚುವ ಮೊದಲು ಪಲ್ಲಕ್ಕಿಯಲ್ಲಿ ದೇವಾಲಯದಿಂದ ಹೊರಗೆ ತರಲಾಯಿತು.

ಬಾಲಕಾರ್ಮಿಕ ಮಕ್ಕಳ ಬಳಕೆ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ

ಮೈಸೂರು: ಮೈಸೂರು ದಸರಾ ಪ್ರದರ್ಶನದ ಆವರಣದಲ್ಲಿರುವ ಅಂಗಡಿಗಳಲ್ಲಿ ಹಾಗೂ ಮಳಿಗೆಗಳಲ್ಲಿ, ಹೋಟೆಲ್‌ಗಳಲ್ಲಿ, ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ಮತ್ತು ಭಿಕ್ಷಾಟಣೆ ಮಾಡುವ ಮಕ್ಕಳು ಹಾಗೂ ಪೆನ್ನು ಪೆನ್ಸಿಲ್ ಮತ್ತು ಇತರೆ ವಸ್ತುಗಳನ್ನು ಮಾರಾಟ ಮಾಡುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ಮಕ್ಕಳ ಸಹಾಯವಾಣಿ 1098ಗೆ ಸಂಪರ್ಕಿಸಿ ದೂರು ನೀಡಬಹುದು ಎಂದು ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ ; ದಾಖಲೆ ಪ್ರಮಾಣದ ಭಕ್ತರಿಂದ ದೇವಿಯ ದರ್ಶನ



ಹಾಸನಾಂಬ ದರ್ಶನೋತ್ಸವಕ್ಕೆ ಭಾನುವಾರ ಮಧ್ಯಾಹ್ನ 12.33ಕ್ಕೆ ಸಕಲ ವಿಧಿವಿಧಾನಗಳೊಂದಿಗೆ ದೇಗುಲದ ಗರ್ಭಗುಡಿಯ ಬಾಗಿಲಿಗೆ ಬೀಗ ಹಾಕಲಾಯಿತು.

ಹಾಸನ, ನ.3– ಶಕ್ತಿದೇವತೆ ಹಾಸನಾಂಬ ದರ್ಶನೋತ್ಸವಕ್ಕೆ ಭಾನುವಾರ ತೆರೆ ಬಿದ್ದಿತು. ಮಧ್ಯಾಹ್ನ 12.33ಕ್ಕೆ ಸಕಲ ವಿಧಿವಿಧಾನಗಳೊಂದಿಗೆ ದೇಗುಲದ ಗರ್ಭಗುಡಿಯ ಬಾಗಿಲಿಗೆ ಬೀಗ ಹಾಕಲಾಯಿತು.

ಸಂಪ್ರದಾಯದಂತೆ ಪೂಜೆ, ನೈವೇದ್ಯ ಮಾಡಿ, ನಂದಾದೀಪ ಹಚ್ಚಿಟ್ಟ ಅರ್ಚಕರು, ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲಿಗೆ ಬೀಗ ಹಾಕಿ, ಬೀಗದ ಕೈ ಅನ್ನು ದೇವಾಲಯದ ಆಡಳಿತಾಧಿಕಾರಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಅಕ್ಟೋಬರ್ 9ರಿಂದ ಅ.23ರವರೆಗೆ ದೇಗುಲ ಬಾಗಿಲು ತೆರೆಯಲಿದ್ದು, ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬಾರಿ ಸುಮಾರು 20 ಲಕ್ಷ ಭಕ್ತರು ದರ್ಶನ ಪಡೆದಿದ್ದು, ಟಿಕೆಟ್, ಲಾಡು ಮಾರಾಟದಿಂದ 9 ಕೋಟಿ ಸಂಗ್ರಹವಾಗಿದೆ ಎಂದು ಅಂದಾಜಿಸಲಾಗಿದೆ.

ಸಚಿವ ರಾಜಣ್ಣ ಗೈರು: ಹಾಸನಾಂಬ ಜಾತ್ರೆಯ ಆರಂಭವಾದ ಅ.24 ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಅ.28ರಂದು ದೇಗುಲಕ್ಕೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಭಾನುವಾರ ಗೈರು ಹಾಜರಾಗಿದ್ದರು. ರಾಜ್ಯೋತ್ಸವದ ಧ್ವಜಾರೋಹಣಕ್ಕೂ ಸಚಿವರು ಬಂದಿರಲಿಲ್ಲ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಶನಿವಾರವೂ ಗಣ್ಯರು, ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿ ದರ್ಶನ ಪಡೆದರು. ಹೀಗಾಗಿ ದೇವಾಲಯದ ಒಳ ಹೊರಗೆ ಭಕ್ತರ ಜಾತ್ರೆಯೇ ನೆರೆದಿತ್ತು. ಈ ಬಾರಿ ಜಾತ್ರಾ ಮಹೋತ್ಸವ ಇತಿಹಾಸ ನಿರ್ಮಿಸಿದ್ದು, ಹಲವು ಹೊಸ ದಾಖಲೆಗಳು ನಿರ್ಮಾಣವಾಗಿದೆ. ಒಟ್ಟು 18 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. 1,000, 300 ರೂ. ವಿಶೇಷ ದರ್ಶನದ ಟಿಕೆಟ್‌ಗಳು, ಲಾಡು ಮಾರಾಟ ಹಾಗೂ ದೇವರ ಸೀರೆ ಮಾರಾಟದಿಂದ 9 ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ ಎನ್ನಲಾಗಿದೆ. ಹಾಸನಾಂಬೆ ಇತಿಹಾಸದಲ್ಲೇ ಈ ಬಾರಿ ಅತಿ ಹೆಚ್ಚು ಸಂಖ್ಯೆಯ ಭಕ್ತರಿಂದ ದೇವಿ ದರ್ಶನ ಹಾಗೂ ಅತಿ ಹೆಚ್ಚು ಆದಾಯ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಒಟ್ಟಿನಲ್ಲಿ ಅ.24ರಿಂದ ಆರಂಭ ಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿದ್ದು, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿ ದರ್ಶನ ಪಡೆದಿದ್ದಾರೆ.

ಮೈಸೂರು ಮಿತ್ರ ಸೋಮವಾರ 4 ನವೆಂಬರ್ 2024

ಕನ್ನಡ ರಾಜ್ಯೋತ್ಸವ ನಾಡು ನುಡಿಯ ಪ್ರೀತಿಯ ಸಂಕೇತ

ಮಂಡ್ಯ,ಅ.3– ಕನ್ನಡ ರಾಜ್ಯೋತ್ಸವವು ನಾಡು ನುಡಿಯ ಬಗೆಗಿನ ಪ್ರೀತಿ, ಅಭಿಮಾನವನ್ನು ಸದಾ ನಮಗೆ ನೆನಪಿಸುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ನಾಡನ್ನು ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಬೆಯ ನಾಡು, ಎಂಬೆಲ್ಲಾ ಹೆಸರುಗಳಿಂದ ಕರೆಯಲಾಗುತ್ತದೆ. ಹರಿದು ಹಂಚಿ ಹೋಗಿದ್ದ ಕನ್ನಡ ನಾಡಿನ ಏಕೀಕರಣಕ್ಕಾಗಿ ಆಲೂರು ವೆಂಕಟರಾಯರು ಅನೇಕ ಸಮ್ಮೇಳನಗಳನ್ನು ನಡೆಸಿ, ಹೋರಾಟ ಪ್ರಾರಂಭಿಸಿದರು. 1924ರಲ್ಲಿ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಹುಯಿಲಗೋಳ ನಾರಾಯಣರಾಯರು "ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು" ಎಂಬ ಗೀತೆಯನ್ನು ಹಾಡಿ ಎಲ್ಲರ ಗಮನ ಸೆಳೆದರು. 1950ರಲ್ಲಿ ಭಾರತವು ಗಣರಾಜ್ಯವಾದ ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ನವೆಂಬರ್ 1, 1956ರಲ್ಲಿ ರಚನೆಯಾದವು. ಇದು ವಿಶಾಲ ಮೈಸೂರು ರಾಜ್ಯದ ಉದಯಕ್ಕೆ ಕಾರಣವಾಯಿತು ಎಂದರು.

ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಹಲವಾರು ವ್ಯಕ್ತಿಗಳು ಕಾರಣಕರ್ತರಾಗಿದ್ದಾರೆ. ಅವರಲ್ಲಿ ಡೆಪ್ಯೂಟಿ ಚನ್ನಬಸಪ್ಪ, ಎನ್.ಎಸ್.ಹರ್ಡಿಕರ್ ಮಂಜಪ್ಪ ಗಂಗಾಧರ ರಾವ್ ದೇಶಪಾಂಡೆ, ಆರ್.ಆರ್.ದಿವಾಕರ್, ಸಕ್ಕರಿ ಬಾಳಾಚಾರ್ಯ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ಶಿವರಾಮ್ ಕಾರಂತ, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಹಾಗೂ ಇನ್ನೂ ಹಲವು ಮಹನೀಯರ ಹೋರಾಟವನ್ನು ಮರೆಯಲಾಗದು ಎಂದು ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇದೇ ಡಿಸೆಂಬರ್ 20,21 ಮತ್ತು 22ರಂದು ಮೂರು ದಿನಗಳ ಕಾಲ ನಮ್ಮ ಮಂಡ್ಯ ಜಿಲ್ಲೆಯಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಜಿಲ್ಲಾಡಳಿತ ವ್ಯವಸ್ಥಿತವಾಗಿ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಿದೆ. ಜಿಲ್ಲೆಯ ಎಲ್ಲಾ ಶಾಸಕರೂ ಈ ಕಾರ್ಯದಲ್ಲಿ ಕೈಜೋಡಿಸಿರುವುದು ಮತ್ತಷ್ಟು ಶಕ್ತಿ ತುಂಬಿದೆ. ಈ ಹಿಂದೆ ಮೊದಲ ಬಾರಿಗೆ 48ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 1974ರಲ್ಲಿ ಮತ್ತು ಎರಡನೇ ಬಾರಿಗೆ 63ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 1994ರಲ್ಲಿ



ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಚಲುವರಾಯಸ್ವಾಮಿ.

ಜರುಗಿದ್ದು, ಹೆಮ್ಮೆಯ ಸಂಗತಿ. ಅದೇ ರೀತಿ ಮೂರನೇ ಬಾರಿಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸಲು ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕಿರುವುದು, ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಇದನ್ನು ನಾವು ಹಬ್ಬದಂತೆ ಆಚರಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು

ಕೃಷಿ ಜಮೀನುಗಳಿಗೆ ಸಂಬಂಧಿಸಿದಂತೆ ವ್ಯಾಜ್ಯಗಳನ್ನು ತಪ್ಪಿಸುವ ದೃಷ್ಠಿಯಿಂದ ಕಂದಾಯ ದಾಖಲೆಗಳಲ್ಲಿ ನಿಖರತೆಗಳನ್ನು ತರಲು ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ. ಒಟ್ಟು 22 ಲಕ್ಷ ಖಾತೆದಾರರ ಪೈಕಿ ಸುಮಾರು 13 ಲಕ್ಷ ಖಾತೆದಾರರ ಆಧಾರ್ ಜೋಡಣೆ ಮಾಡಲಾಗಿದೆ ಪ್ರವಾಹ ಮತ್ತು ಬರಗಾಲದಂತಹ ಹವಾಮಾನ ಸಂಬಂಧಿತ ಬೆಳೆ ನಷ್ಟಗಳಿಗೆ ಆರ್ಥಿಕ ರಕ್ಷಣೆ ಒದಗಿಸುವ ಉದ್ದೇಶದಿಂದ ಬೆಳೆ ವಿಮೆ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಕಳೆದ ವರ್ಷ 2023ನೇ ಸಾಲಿನಲ್ಲಿ ವಿಮಾ ಯೋಜನೆಯಡಿಯಲ್ಲಿ ಈವರೆಗೂ ರಾಜ್ಯದಲ್ಲಿ ರೂ.2000 ಕೋಟಿ ವಿಮಾ ಪರಿಹಾರ ಧನವನ್ನು ರೈತರಿಗೆ ವಿತರಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಒಟ್ಟು 85,960 ರೈತರು ನೋಂದಣಿ ಮಾಡಿಸಿಕೊಂಡಿದ್ದು, ರೂ.38.92 ಕೋಟಿ ಪರಿಹಾರ ವಿಮಾ ಮೊತ್ತವನ್ನು ಪಾವತಿಸಲಾಗಿದೆ ಎಂದು ಹೇಳಿದರು.

2024ನೇ ಸಾಲಿನ ನಾಡಹಬ್ಬ ಮೈಸೂರು ದಸರಾ ಮೆರವಣಿಗೆಯಲ್ಲಿ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಪ್ರದರ್ಶನ ಮಾಡಲಾಗಿತ್ತು. ಈ ಸ್ತಬ್ಧ ಚಿತ್ರಕ್ಕೆ ಜಿಲ್ಲೆಗೆ ಪ್ರಥಮ ಸ್ಥಾನ ದೊರಕಿರುವುದು ಹೆಮ್ಮೆಯ ವಿಷಯವಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ಡಾ.ಬಾಬು ಜಗಜೀವನ್ ರಾಂ ಭವನವನ್ನು 200x100 ವಿಸ್ತೀರ್ಣದ ನಿವೇಶನದಲ್ಲಿ ರೂ 380.00 ಲಕ್ಷಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಲಾಗಿದೆ. ಕಾವೇರಿ ಆರತಿಗೆ ಸಿದ್ಧತೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು

ಕನ್ನಡಿಗರಿಗೂ ನಾಡು, ನುಡಿಯ ಬಗೆಗೆ ಪ್ರೀತಿ, ಅಭಿಮಾನ ಬೆಳೆಸಿಕೊಳ್ಳಬೇಕು. ನಾಡು ನುಡಿಗಾಗಿ ಶ್ರಮಿಸಿದ ಮಹನೀಯರು, ಕವಿಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಇಂದಿನ ಯುವ ಪೀಳಿಗೆ ಇವರ ಆದರ್ಶಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಆ ಮೂಲಕ ನಾಡಿಗೆ, ದೇಶಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಕನ್ನಡ ನಾಡು, ಕನ್ನಡ ನುಡಿ, ಕನ್ನಡದ ಸಂಸ್ಕೃತಿ, ಒಗ್ಗಟ್ಟಿನ ಭಾವನೆಗಳನ್ನು ಪ್ರತಿಯೊಬ್ಬ ಕನ್ನಡಿಗನ ಮನೆ ಮನಗಳಲ್ಲಿ ಭಿತ್ತಿ ಬೆಳೆಸಲು ಎಲ್ಲರೂ ಶ್ರಮಿಸೋಣ. ಜನಪರ ಆಡಳಿತ ಮತ್ತು ಆಡಳಿತವನ್ನು ಜನಸಾಮಾನ್ಯರ ಬಳಿ ಕೊಂಡೊಯ್ಯುವುದು ನಮ್ಮ ಸರ್ಕಾರದ ಆಶಯವಾಗಿದೆ. ಸರ್ಕಾರ ರೂಪಿಸುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರಲು ಎಲ್ಲರ ಸಹಕಾರ ಮತ್ತು ಬದ್ಧತೆ ಅಗತ್ಯವಾಗಿದೆ. ಸರ್ವರ ಒಳಿತಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಗಣಿಗ ರವಿಕುಮಾರ್, ದಿನೇಶ್ ಗೂಳಿಗೌಡ, ಮುಡಾ ಅಧ್ಯಕ್ಷ ನಯೀಮ್, ನಗರಸಭೆ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಎಡಿಸಿ ಡಾ.ಹೆಚ್.ಎಲ್.ನಾಗರಾಜು, ಎಎಸ್ಪಿ ತಿಮ್ಮಯ್ಯ, ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ ಸೇರಿ ದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಶ್ರೀಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವಕ್ಕೆ ಚಾಲನೆ



ಶ್ರೀಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಾತ್ರಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು.


ಪಾಂಡವಪುರ: ತಾಲೂಕಿನ ಚಾಗಟೆಮಲ್ಲೇನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನಡೆಯುವ ಶ್ರೀಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

ಮೈಸೂರಿನ ಚಾಮುಂಡಿಬೆಟ್ಟದಿಂದ ನೇರವಾಗಿ ಜಾಗಟೆಮಲ್ಲೇನಹಳ್ಳಿ ಗ್ರಾಮದ ಶ್ರೀಲಕ್ಷ್ಮೀದೇವಿ ದೇವಸ್ಥಾನಕ್ಕೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದೇವರಿಗೆ ವಿಶೇಷಪೂಜೆ ಸಲ್ಲಿಸಿ, ತಂದೆ ಎಚ್.ಡಿ.ದೇವೇಗೌಡ, ತಾಯಿ ಚೆನ್ನಮ್ಮ, ಪತ್ನಿ ಅನಿತಾಕುಮಾರಸ್ವಾಮಿ ಪುತ್ರ ನಿಖಿಲ್‌ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗನ ಹೆಸರಿನಲ್ಲಿ ದೇವಿಗೆ ಅರ್ಚನೆ ಮಾಡಿದರು.

ಬಳಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್ ಅವರನ್ನು ಜಾತ್ರಾ ಸಮಿತಿ ಅಧ್ಯಕ್ಷ ಡಿಸಿಸಿ ಬ್ಯಾಂಕ್ ನಿರ್ದೇಶಕ ಚಲುವರಾಜು ಅಭಿನಂದಿಸಿದರು.

ಮಕ್ಕಳ ಭಾಗ್ಯ ಕರುಣಿಸುವ ಚೆಲುವನಾರಾಯಣಸ್ವಾಮಿಯ ವಿಶಿಷ್ಟ ಉತ್ಸವ 'ತೊಟ್ಟಿಲಮಡು ಜಾತ್ರೆ'

ವಜ್ರಖಚಿತ ರಾಜಮುಡಿ ಕಿರೀಟದೊಂದಿಗೆ ಅಲಂಕಾರ





ಮೇಲುಕೋಟೆ: ಚೆಲುವನಾರಾಯಣನ ಕಾರ್ತಿಕ ಜಾತ್ರೆ ರಾಜಮುಡಿ ಬ್ರಹ್ಮೋತ್ಸವ ನ4ರಿಂದ ಆರಂಭವಾಗಿ 15ರವರೆಗೆ ನಡೆಯಲಿದೆ. ಹತ್ತು ದಿನಗಳ ಕಾಲ ನಡೆಯುವ ಬ್ರಹ್ಮೋತ್ಸವದಲ್ಲಿ ಮಹಾವಿಷ್ಣುವಿನ ದರ್ಶನಕ್ಕೆ ಪ್ರಶಸ್ತವಾದ ಶನಿವಾರ 4ನೇ ದಿನವಾದ ನ.9ರಂದು ರಾತ್ರಿ 7ಗಂಟೆಗೆ ವಜ್ರಖಚಿತ ರಾಜಮುಡಿ ಉತ್ಸವ ನಡೆದರೆ 6ನೇ ದಿನವಾದ ನ.11ರ ಸೋಮವಾರ ಮಕ್ಕಳ ಭಾಗ್ಯ ಕರುಣಿಸುವ ಚೆಲುವನಾರಾಯಣಸ್ವಾಮಿಯ ಉತ್ಸವ ಎಂದೇ ಪ್ರಖ್ಯಾತವಾದ "ತೊಟ್ಟಿಲಮಡು ಜಾತ್ರೆ" "ಅಷ್ಟತೀರ್ಥೋತ್ಸವ ನಡೆಯಲಿದೆ. ವಿಶಿಷ್ಟ ಸಂಪ್ರದಾಯ, ಪರಂಪರೆಯ ಆಚರಣೆಯಲ್ಲಿ ಭಾಗಿಯಾದ ಭಕ್ತರಿಗೆ ಅಪೇಕ್ಷಿತ ಫಲ ದೊರೆಯುತ್ತಿರುವ ಕಾರಣ ಭಕ್ತರ ನಂಬಿಕೆಗೆ ಇಂಬು ದೊರೆಯುತ್ತಿದೆ. ವೈದ್ಯರೂ ಸಹ ಕೈಚೆಲ್ಲಿದ ಎಷ್ಟೋ ಪ್ರಕರಣಗಳ ದಂಪತಿಗಳಿಗೆ ತೊಟ್ಟಿಲಭಾಗ್ಯ ದೊರೆತಿರುವುದು ಉತ್ಸವದಲ್ಲಿ ಭಾಗಿಯಾದ ದಂಪತಿಗಳಿಗೆ ಅನುಭವಕ್ಕೆ ಬರುತ್ತಿರುವ ಕಾರಣ ಮಹೋತ್ಸವದಲ್ಲಿ ಹರಕೆ ಕಟ್ಟಿಕೊಂಡು ಭಾಗವಹಿಸುವ ದಂಪತಿಗಳ ಸಂಖ್ಯೆ ಹೆಚ್ಚುತ್ತಿದೆ. ಬಹುಕಾಲ ಮಕ್ಕಳಾಗದ ದಂಪತಿಗಳು ಮತ್ತು ಮುದ್ದಾದ ಆರೋಗ್ಯಕರ ಕಂದಮ್ಮ ಅಪೇಕ್ಷಿಸುವ ನವದಂತಿಗಳು ಅನುರೂಪ ಜೋಡಿ ಬಯಸುವವರು ವಿಶೇಷವಾಗಿ ಹರಕೆ ಕಟ್ಟಿಕೊಂಡು ಮಡಿಲು ತುಂಬಿ ಮಹೋತ್ಸವದಲ್ಲಿ ಭಾಗಿಯಾಗುವುದು ತೊಟ್ಟಿಲಮಡು ಜಾತ್ರೆಯ ವಿಶೇಷವಾಗಿದೆ.

ಕಲ್ಯಾಣಿ ತೀರದಲ್ಲಿ ಪತ್ನಿ ಮಡಿಲು ತುಂಬಿ ಚೆಲುವನಾರಾಯಣಸ್ವಾಮಿಯ ಪಾದುಕೆಯ ಪಲ್ಲಕ್ಕಿಯೊಡನೆ ಸಾಗಿ ಗಿರಿಶಿಖರಗಳ ಮಧ್ಯೆ ಇರುವ ಔಷದೀಯ ಗುಣವಿರುವ ಎಂಟು ತೀರ್ಥಗಳಲ್ಲಿ ಸ್ನಾನ ಮಾಡಬೇಕು. ಈ ಎಲ್ಲಾ ಕೊಳಗಳಿಗೆ ಪಾದುಕೆಯೊಂದಿಗೆ ಹೋಗಿ ಬರಲು ಕನಿಷ್ಠ 20ಕಿಮಿ ಕ್ರಮಿಸಬೇಕಾಗುತ್ತದೆ. ಉತ್ಸವದ ಮಧ್ಯೆ ಸಾಗುತ್ತಿದ್ದರೆ ಈ ಶ್ರಮ ಗಣನೆಗೆ ಬರುವುದಿಲ್ಲ ನಡೆಯಲು ಸಾಧ್ಯವಾಗದ ದಂಪತಿಗಳು ಪಂಚಕಲ್ಯಾಣಿ ಮತ್ತು ವೈಕುಂಠಗಂಗೆಯಲ್ಲಿ ಸ್ನಾನಮಾಡಿ ಅಲ್ಲಿರುವ ತೊಟ್ಟಿಲಿಗೆ ಪೂಜೆ ಮಾಡಿ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎನ್ನುತ್ತಾರೆ ಧಾರ್ಮಿಕ ಚಿಂತಕರು. ಉತ್ಸವವೇಳೆ ದೇವರ ನೈವೇಧ್ಯದ ಹಾಲು ಹಣ್ಣು ತೀರ್ಥಬಿಟ್ಟರೆ ಬೇರೇನೂ ಸೇವಿಸುವಂತಿಲ್ಲ. ಇನ್ನು ಅನುರೂಪ ಕಂಕಣಭಾಗ್ಯ ಅಪೇಕ್ಷಿಸುವವರು ಸಹ ಉತ್ಸವದಲ್ಲಿ ಪಾಲ್ಗೊಂಡರೆ ಶೀಘ್ರ ಕಂಕಣ ಬಲ ಕೂಡಿಬರಲಿದೆ ಎಂಬ ನಂಬಿಕೆಯಿದೆ.

ಅನ್ನಕೊಡುವ ಭಾಷೆ ಹೃದಯದ ಭಾಷೆಯಾಗಲಿ



ಕಿಕ್ಕೇರಿ: ಕರುನಾಡಿನಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗುವ ಮುನ್ನ ಎಚ್ಚೆತ್ತು ಕನ್ನಡ ಭಾಷೆಯನ್ನು ಉಳಿಸಲು ಹೃದಯದ ಭಾಷೆಯಾಗಿ ಜಾಗೃತಿ ಮೂಡಿಸಬೇಕು ಎಂದು ಕೆಪಿಎಸ್ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಐಕನಹಳ್ಳಿ ಕೃಷ್ಣೇಗೌಡ ತಿಳಿಸಿದರು.

ಪಟ್ಟಣದ ಕೆಪಿಎಸ್ ಶಾಲಾವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾಷೆ ಕೇವಲ ಸಮೂಹ ಸಂಪರ್ಕ ಭಾಷೆಯಲ್ಲ. ಎಲ್ಲರನ್ನು ಸೌಹಾರ್ದತೆಯಿಂದ ಬೆಸೆಯುವ ಸಾಧನವಾಗಿದೆ. ನವೆಂಬರ್ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7ಸಾವಿರ ಭಾಷೆಯಲ್ಲಿ ಈಗ 4ಸಾವಿರ ಭಾಷೆಗಳು ಆಡು ಭಾಷೆಯಾಗಿ ಉಳಿದಿವೆ. ವಿಶ್ವದ 30ಭಾಷೆಯಲ್ಲಿ ಕನ್ನಡವೂ ಒಂದಾಗಿದೆ. ಸಾಹಿತ್ಯ, ಸಂಸ್ಕೃತಿ, ತಂತ್ರಜ್ಞಾನದಲ್ಲಿ ಕನ್ನಡ ಬಳಕೆಯಾಗಬೇಕಿದೆ ಎಂದರು.

ಪ್ರಾಂಶುಪಾಲ ದೊರೆಸ್ವಾಮಿ ಮಾತನಾಡಿ, ಕನ್ನಡ ಮಾತನಾಡಲು ಕೀಳರಿಮೆ ಬೇಕಿಲ್ಲ. ಜಗತ್ತಿನ ಭಾಷೆಯಲ್ಲಿ ಇದು ಒಂದಾಗಿದ್ದು, ಕನ್ನಡ ಮಾಧ್ಯಮದಲ್ಲಿ ಓದಿದವರು ಸಾಕಷ್ಟು ವಿದ್ವಾಂಸರಾಗಿದ್ದು, ಮಾತೃಭಾಷೆಯಾದ ಕನ್ನಡದಲ್ಲಿ ಓದಿದವರಿಗೆ ವಿಶೇಷ ಮೀಸಲಾತಿ ರಾಜ್ಯದಲ್ಲಿ ಇದೆ ಎಂಬುದನ್ನು ಅರಿಯಬೇಕು ಎಂದು ಹೇಳಿದರು.

ಉಪಪ್ರಾಂಶುಪಾಲ ಪಿ.ಚಲುವನಾರಾಯಣಸ್ವಾಮಿ ಮಾತನಾಡಿದರು. ಗಣ್ಯರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕನ್ನಡ ಪ್ರೇಮ ಮೆರೆದರು. ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟ ಧ್ವಜಾರೋಹಣ ನೆರವೇರಿಸಿ ವಂದಿಸಲಾಯಿತು. ಶಿಕ್ಷಕರಾದ ದಿನೇಶ್ ಬಾಬು, ಮಮತಾ, ಭಾರತಿ, ಕುಮಾರಸ್ವಾಮಿ, ನಾಗೇಂದ್ರ ಬಸವರಾಜು, ಪರಶಿವ ಮೂರ್ತಿ, ರಾಗಿಣಿ, ಸುರೇಶ್, ರಮ್ಯ, ಮತ್ತಿತರರಿದ್ದರು.

ಚುನಾವಣೆ ಬಂದಾಗ ಕಣ್ಣೀರು ಹಾಕುವ ಹೆಚ್‌ಡಿಕೆ, ಜನ ಅಳುವಾಗ ಎಲ್ಲಿಗೆ ಹೋಗಿದ್ದರು



ಮಂಗಳೂರು, ನ. 3– ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.


ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಚನ್ನಪಟ್ಟಣ, ರಾಮನಗರದ ಜನ ಅವರನ್ನು ಶಾಸಕರನ್ನಾಗಿ ಆರಿಸಿದರೂ, ಜಿಲ್ಲೆಗೆ ರಾಷ್ಟ್ರಧ್ವಜ, ಕನ್ನಡಧ್ವಜ ಹಾರಿಸಲು ಏಕೆ ಬರಲಿಲ್ಲ. ಚನ್ನಪಟ್ಟಣದ ಜನರ ಅಭಿವೃದ್ಧಿಗೆ ಯಾವುದಾದರೂ ಒಂದು ಕೆಲಸ ಮಾಡಿದ್ದಾರಾ? ಕುಮಾರಸ್ವಾಮಿ ಅಲ್ಲಿನ ಯಾವ ಕೆರೆಗೆ ನೀರು ತುಂಬಿಸಿದ್ದಾರೆ? ಚನ್ನಪಟ್ಟಣ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಿದ್ದು ಯೋಗೇಶ್ವರ್ ಅವರು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಆ ಕ್ಷೇತ್ರಕ್ಕೆ ಸಣ್ಣ ಕೆಲಸವನ್ನೂ ಮಾಡಿಲ್ಲ. ಕೇವಲ ಶಾಸಕರಾಗಿದ್ದಾಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಕುಮಾರಸ್ವಾಮಿ ಅನುದಾನ ತಂದು ಕೆಲಸ ಮಾಡಬೇಕಿತ್ತಲ್ಲವೇ? ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಚನ್ನಪಟ್ಟಣವನ್ನು ಕುಮಾರಸ್ವಾಮಿ ಹಾಗೂ ಅವರ ಪತ್ನಿ ಪ್ರತಿನಿಧಿಸಿದ್ದರು. ಈಗಿನ ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ. ಅವರು ಮಂಡ್ಯ ಹಾಗೂ ರಾಮನಗರದಲ್ಲಿ ಸೋತಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ತಾಲ್ಲೂಕಿನ ಜನ ವಿದ್ಯಾವಂತರು, ಪ್ರಜ್ಞಾವಂತರಿದ್ದಾರೆ. ನಮ್ಮ ಸರ್ಕಾರ ಅವರ ಸೇವೆ ಮಾಡಲು ಮನೆ ಬಾಗಿಲಿಗೆ ಹೋಗಿದೆ. 22 ಸಾವಿರ ಜನ ತಮ್ಮ ಕಷ್ಟವನ್ನು ನಮ್ಮ ಬಳಿ ಹೇಳಿಕೊಂಡಿದ್ದಾರೆ. ನೂರಾರು ಕೋಟಿ ಅಭಿವೃದ್ಧಿ ಕೆಲಸ ಪ್ರಾರಂಭವಾಗಿದೆ. ಬಡವರಿಗೆ ನಿವೇಶನ ನೀಡಲಾಗುತ್ತಿದೆ ಎಂದರು.

ನಮ್ಮ ಸರ್ಕಾರ ರಾಜ್ಯದ ಎಲ್ಲಾ ವರ್ಗದ ಜನರಿಗೆ ಐದು ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ. ಜನತಾದಳದಲ್ಲಿ ಭವಿಷ್ಯವಿಲ್ಲ ಎಂದು ಅನೇಕ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದರು.

ಆರ್.ಎನ್.ಪ್ರಸನ್ನ ಪಾರ್ವತಿ ನಿಧನ



ಮೈಸೂರು, ನ.3–ಮೈಸೂರಿನ ಚಾಮುಂಡಿಪುರಂ ನಿವಾಸಿ ದಿವಂಗತ ಎಂ.ಎಸ್. ದೊರೆಸ್ವಾಮಿ ಅವರ ಪತ್ನಿ ಆರ್.ಎನ್.ಪ್ರಸನ್ನ ಪಾರ್ವತಿ (ಮಣಿ) ಭಾನುವಾರ ರಾತ್ರಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದು, ಅಂತ್ಯಕ್ರಿಯೆ ನಾಳೆ (ಸೋಮವಾರ) ಮಧ್ಯಾಹ್ನ 12 ಗಂಟೆಯ ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಂಟುಂಬದ ಮೂಲಗಳು ತಿಳಿಸಿವೆ.

ರಂಗಶೆಟ್ಟಿ



ತಿ.ನರಸೀಪುರ: ತಿ.ನರಸೀಪುರ ತಾಲೂಕು ಸೋಸಲೆ ಹೋಬಳಿ ಕೇತುಪುರ ಗ್ರಾಮದ ದಿವಂಗತ ತಿಮ್ಮಶೆಟ್ಟಿ ಅವರ ಪುತ್ರ ರಂಗಶೆಟ್ಟಿ(88) ಅವರು ಅ.31ರಂದು ನಿಧನರಾದರು. ಮೃತರು ಪತ್ನಿ ಮಹದೇವಮ್ಮ, ಪುತ್ರರಾದ ಚಿನ್ನಸ್ವಾಮಿ, ರಂಗಸ್ವಾಮಿ, ಪುತ್ರಿ ರುಕ್ಮಿಣಿ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಕೇತುಪುರ ಗ್ರಾಮದಲ್ಲಿ ನ.1ರಂದು ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಂ.ಎಸ್.ಉಮೇಶ್



ಮೈಸೂರು: ಮೈಸೂರಿನ ಕುವೆಂಪುನಗರ ನಿವಾಸಿ, ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಎಂ.ಎಸ್.ಉಮೇಶ್(61) ಅವರು ಅಕ್ಟೋಬರ್ 29ರಂದು ನಿಧನರಾದರು. ಇವರು ಬ್ಯಾಂಕರ್ಸ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷರಾಗಿ ಎಸ್‌ಬಿಎಂ ಮತ್ತು ಇತರ ಬ್ಯಾಂಕ್‌ಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ತಾಯಿ ವಿಜಯಲಕ್ಷ್ಮಿ, ಪತ್ನಿ ಉಷಾರಾಣಿ, ಪುತ್ರ ವಿಕಾಸ್ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಧಾರ್ಮಿಕ ಆಚರಣೆ, ಸಾಂಸ್ಕೃತಿಕ ಸಂಭ್ರಮ, ಕ್ರೀಡಾ ಸ್ಫೂರ್ತಿಯ

ಕುಂಬಾರಕೊಪ್ಪಲು ಶ್ರೀ ಮಹದೇಶ್ವರಸ್ವಾಮಿ ಜಾತ್ರೆ ಸಂಪನ್ನ

ಶ್ರೀ ಮಲೆ ಮಹದೇಶ್ವರಸ್ವಾಮಿಗೆ ಭಕ್ತಿಯ ಪರಾಕಾಷ್ಠೆ ಮೆರೆದ ಭಾರೀ ಭಕ್ತ ಸಮೂಹ

ಮೈಸೂರು,ನ.3(ಪಿಎಂ)–ಪರಂಪರೆ, ಭಕ್ತಿ ಮತ್ತು ಭಾವೈಕ್ಯತೆಯ ಮೈಸೂರಿನ ಕುಂಬಾರಕೊಪ್ಪಲು ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಭಾನುವಾರ ಸಂಪನ್ನಗೊಂಡಿತು. ಮೂರು ದಿನಗಳ ಕಾಲ ನಡೆದ ಈ ಜಾತ್ರೆಯಲ್ಲಿ ಭಕ್ತರು ಶ್ರೀ ಮಲೆ ಮಹದೇಶ್ವರಸ್ವಾಮಿಗೆ ಭಕ್ತಿಯ ಪರಾಕಾಷ್ಠೆ ಮೆರೆದರು.

ಕುಂಬಾರಕೊಪ್ಪಲು ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನ ಈ ಜಾತ್ರಾ ಮಹೋತ್ಸವದ ಕೇಂದ್ರ ಬಿಂದು. ಶುಕ್ರವಾರ ಈ ದೇವಸ್ಥಾನ ಸೇರಿದಂತೆ ಗ್ರಾಮದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಜರುಗುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರಕಿತು. ಎಲ್ಲಾ ದೇವಾಲಯಗಳಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯದಲ್ಲಿ ಗ್ರಾಮಸ್ಥರು, ಅವರ ನಂಟರಿಷ್ಟರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಶನಿವಾರ ರಾತ್ರಿ ಮೈಸೂರು–ಕೆಆರ್‌ಎಸ್ ರಸ್ತೆಯಲ್ಲಿರುವ ತಿಪ್ಪಾಜಿ ಕೊಳದಿಂದ ಪ್ರಾರಂಭಗೊಂಡ ಹಾಲರವಿ ಮತ್ತು ಬಾಯಿಬೀಗ ಉತ್ಸವವು ಕುಂಬಾರಕೊಪ್ಪಲಿನ ಪ್ರಮುಖ ಬೀದಿಗಳಲ್ಲಿ ಸಾಗಿ, ಅಂತಿಮವಾಗಿ ಗ್ರಾಮದ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನ ತಲುಪಿ ಸಮಾಪ್ತಿಗೊಂಡಿತು. ಈ ಉತ್ಸವಕ್ಕೆ ಜಾನಪದ ಕಲಾತಂಡಗಳು ಮೆರಗು ನೀಡಿದವು.

ಭಾನುವಾರ ಬೆಳಗಿನ ಜಾವ ಶ್ರೀ ಮಹದೇಶ್ವರಸ್ವಾಮಿಯ ಹುಲಿವಾಹನೋತ್ಸವ ಜರುಗಿತು. ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಹುಲಿವಾಹನೋತ್ಸವ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ, ಅಂತಿಮವಾಗಿ ದೇವಸ್ಥಾನಕ್ಕೆ ಮರಳಿತು. ನಂತರ ಇಲ್ಲಿ ಕೊಂಡೋತ್ಸವ ನಡೆಯಿತು. ಬಳಿಕ ಮಧ್ಯಾಹ್ನ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನ ಸಮೀಪದ ಶ್ರೀ ಮಹದೇಶ್ವರ ಸಮುದಾಯ ಭವನದಲ್ಲಿ ಅನ್ನ ಸಂತರ್ಪಣೆ ನಡೆಯಿತು. ಸುಮಾರು 8 ಸಾವಿರ ಮಂದಿಗೆ ವಾಂಗಿಬಾತ್, ಮೊಸರನ್ನ, ಲಾಡು ವಿತರಿಸಲಾಯಿತು.

ಧೂಳೆಬ್ಬಿಸಿದ ಪೈಲ್ವಾನರು: ಜಾತ್ರೆಯ ಪ್ರಯುಕ್ತ ಕುಂಬಾರಕೊಪ್ಪಲು ಶ್ರೀ ಮಹದೇಶ್ವರ ಕುಸ್ತಿ ಸೇವಾ ಸಂಘದ ವತಿಯಿಂದ ಗ್ರಾಮದ ಶ್ರೀ ಕೆಂಪೇಗೌಡರ ಕ್ರೀಡಾಂಗಣದಲ್ಲಿ ಭಾನುವಾರ 27 ಜೊತೆ ನಾಡಕುಸ್ತಿ ಪಂದ್ಯಗಳು ನಡೆದವು. ಪಟ್ಟಿಗೆ ಪ್ರತಿಪಟ್ಟು ಹಾಕುತ್ತಾ ಸೆಣಸಾಡಿದ ಪೈಲ್ವಾನರು ಅಖಾಡದಲ್ಲಿ ಧೂಳೆಬ್ಬಿಸಿ ಪ್ರೇಕ್ಷಕರಿಗೆ ರೋಮಾಂಚನ ಉಂಟು ಮಾಡಿದರು.



ಕುಂಬಾರಕೊಪ್ಪಲಿನ ಶ್ರೀ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಭಕ್ತರು ಪೂಜಾ ಕೈಂಕರ್ಯದಲ್ಲಿ ತೊಡಗಿರುವುದು.

ಬೆಳಗಾವಿಯ ಪೈ.ಕಾರ್ತಿಕ್ ಇಂಗಳಗಿ ಮತ್ತು ಕೊಲ್ಲಾಪುರ ಗೋರಂಬೆಯ ಪೈ.ವಿನಾಯಕ ವಾಸಿಕರ್ ನಡುವೆ ನಡೆದ ನಿಗದಿತ ಒಂದು ಗಂಟೆಯ ಕುಸ್ತಿಯು ನೋಡುಗರನ್ನು ತುದಿಗಾಲಿನಲ್ಲಿ ನಿಲ್ಲಿಸಿತು. ಇಬ್ಬರು ಪೈಲ್ವಾನರು ಪರಸ್ಪರ ಚಿತ್‌ಗೆ ಅವಕಾಶ ನೀಡದೇ ರಕ್ಷಣಾತ್ಮಕ ಪಟ್ಟುಗಳನ್ನು ಪ್ರಯೋಗಿಸಿ ಕುಸ್ತಿ ಅಭಿಮಾನಿಗಳಲ್ಲಿ ಕೌತುಕ ಮೂಡಿಸಿದರು. ಶಿಳ್ಳೆ–ಕೇಕೆ ಹಾಕುತ್ತಾ ಕುಸ್ತಿ ಪ್ರಿಯರು ಈ ಪಂದ್ಯವನ್ನು ಸಂಭ್ರಮಿಸಿದರು. ನಿಗದಿತ 1 ತಾಸು ಪೂರ್ಣಗೊಂಡರೂ ಇಬ್ಬರು ಶರಣಾಗದೇ ಸೆಣಸಾಡಿದ ಹಿನ್ನೆಲೆಯಲ್ಲಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಮತ್ತೊಂದು ಪಂದ್ಯದಲ್ಲಿ ಶಿವಮೊಗ್ಗ ಶಿಕಾರಿಪುರದ ಪೈ.ದಾದಾಫಿರ್ ಅವರ ಪುತ್ರ ಪೈ.ಅಕ್ರಮ್ ಮತ್ತು ಕೊಲ್ಲಾಪುರ ಪೈ.ಓಂಕಾರ್ ಲಾಂಬೆ ಕಾದಾಡಿದರು. 30 ನಿಮಿಷ ನಿಗದಿತ ಮಾಡಿದ್ದ ಈ ಪಂದ್ಯದಲ್ಲಿ ಬಿರುಸಿನ ಪಟ್ಟುಗಳು ಇಬ್ಬರು ಪೈಲ್ವಾನ್‌ರಿಂದ ವ್ಯಕ್ತವಾದವು. ಆ ಮೂಲಕ ಕುಸ್ತಿ ಅಭಿಮಾನಿಗಳು ಉಸಿರು ಬಿಗಿಹಿಡಿದು ಸದರಿ ಪಂದ್ಯವನ್ನು ವೀಕ್ಷಿಸುವಂತಾಯಿತು. ಕೊನೆಗೂ 16ನೇ ನಿಮಿಷದಲ್ಲಿ ಪೈ.ಅಕ್ರಮ್ ತಮ್ಮ ಚಾಣಾಕ್ಷ ಪಟ್ಟುಗಳನ್ನು ಪ್ರಯೋಗಿಸಿ ಪೈ.ಓಂಕಾರ್ ಲಾಂಬೆ ಅವರನ್ನು ಚಿತ್ ಮಾಡಿ ಮಣಿಸುವ ಮೂಲಕ ಗೆದ್ದು ಬೀಗಿದರು. ಎಲ್ಲಾ ಪಂದ್ಯಗಳಲ್ಲಿ ಗೆದ್ದ ಪೈಲ್ವಾನರಿಗೆ ನಗದು ಬಹುಮಾನ ಹಾಗೂ ಸೋತ ಪೈಲ್ವಾನರಿಗೆ ಗೌರವಧನ ನೀಡಲಾಯಿತು.

ಕಬಡ್ಡಿ ಪಂದ್ಯಾವಳಿ: ಜಾತ್ರೆ ಪ್ರಯುಕ್ತ ಗ್ರಾಮದ ಕೆಂಪೇಗೌಡ ಕ್ರೀಡಾಂಗಣದ ಹಳ್ಳಿಕಟ್ಟೆ ಅಂಗಳದಲ್ಲಿ ಅಭ್ಯುದಯ ಸಂಘ, ಎಂಜಿ ಗ್ರೂಪ್ಸ್, ಗಂಧರ್ವ ಸ್ಪೋರ್ಟ್ಸ್ ಕ್ಲಬ್, ಹೊಯ್ಸಳ ಸ್ಪೋರ್ಟ್ಸ್ ಕ್ಲಬ್ ಹಾಗೂ ಕುಂಬಾರಕೊಪ್ಪಲು ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ಪ್ರೊ. ಕಬಡ್ಡಿ ಪಂದ್ಯಾವಳಿ ನಡೆಯಿತು. ಶುಕ್ರವಾರ ಪಂದ್ಯಾವಳಿಗೆ ಚಾಲನೆ ದೊರೆತರೆ, ಭಾನುವಾರ ರಾತ್ರಿ ಫೈನಲ್ ಪಂದ್ಯಗಳು ನಡೆದವು. 10 ಫ್ರಾಂಚೈಸಿ ತಂಡಗಳು ಭಾಗವಹಿಸಿದ್ದ ಪಂದ್ಯಾವಳಿಯಲ್ಲಿ ಕೆ.ಎಸ್. ಪುಟ್ಟಣ್ಣಯ್ಯ ಮತ್ತು ಕ್ಯಾಪ್ಟನ್ ಅರ್ಜುನ ತಂಡಗಳು ಫೈನಲ್ ಪಂದ್ಯದಲ್ಲಿ ಗೆಲುವಿಗಾಗಿ ಹಣಾಹಣಿ ನಡೆಸಿದವು. ಕಬಡ್ಡಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ 1,50,000 ರೂ. ನಗದು ಹಾಗೂ ಟ್ರೋಫಿ ದೊರೆಯಲಿದೆ.

ಧಾರ್ಮಿಕ ಆಚರಣೆ, ಸಾಂಸ್ಕೃತಿಕ ಸಂಭ್ರಮ ಹಾಗೂ ಕ್ರೀಡಾ ಸ್ಫೂರ್ತಿಯ ಈ ಜಾತ್ರೆಗೆ ಸಂಭ್ರಮದ ತೆರೆ ಬಿದ್ದಿತು.

ಪ್ರತಿವರ್ಷದಂತೆ ಕುಂಬಾರಕೊಪ್ಪಲು ಅಭ್ಯುದಯ ಸಂಘದ ನೇತೃತ್ವದಲ್ಲಿ ಈ ಜಾತ್ರಾ ಮಹೋತ್ಸವ ನಡೆಯಿತು. ವಿಧಾನಪರಿಷತ್ ಮಾಜಿ ಸದಸ್ಯರು, ಗ್ರಾಮದ ಹಿರಿಯ ಮುಖಂಡರೂ ಆದ ಕುಂಬಾರಕೊಪ್ಪಲು ಅಭ್ಯುದಯ ಸಂಘದ ಮಹಾಪೋಷಕ ಡಿ.ಮಾದೇಗೌಡ ಅವರ ಮಾರ್ಗದರ್ಶನ ಹಾಗೂ ಸಂಘದ ಗೌರವಾಧ್ಯಕ್ಷ ತಿಮ್ಮಪ್ಪ, ಅಧ್ಯಕ್ಷ ಕೆ.ಟಿ. ಚೆಲುವೇಗೌಡ, ಕಾರ್ಯಾಧ್ಯಕ್ಷ ಮಂಜು, ಉಪಾಧ್ಯಕ್ಷರಾದ ವೈ.ಭೈರಪ್ಪ, ಕೆ.ಸಿ. ಮಹದೇವ್, ಜಂಟಿ ಕಾರ್ಯದರ್ಶಿ ಶಿವಕುಮಾರ್, ಕಾರ್ಯದರ್ಶಿ ಕೆ.ಶಿವಪ್ಪ ನೇತೃತ್ವದಲ್ಲಿ ಜಾತ್ರೆ ನಡೆಯಿತು.



ಕುಂಬಾರಕೊಪ್ಪಲಿನ ಶ್ರೀ ಕೆಂಪೇಗೌಡರ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಬೆಳಗಾವಿಯ ಪೈ.ಕಾರ್ತಿಕ್ ಇಂಗಳಗಿ ಮತ್ತು ಕೊಲ್ಲಾಪುರ ಗೋರಂಬೆಯ ಪೈ.ವಿನಾಯಕ ವಾಸಿಕರ್ ಕಾದಾಡಿದರು. ತೀರ್ಪುಗಾರರಾಗಿ ಪಾಲಿಕೆ ಮಾಜಿ ಸದಸ್ಯ ಪೈ.ಶ್ರೀನಿವಾಸ್ ಪಂದ್ಯ ವೀಕ್ಷಿಸುತ್ತಿರುವುದನ್ನು ಕಾಣಬಹುದು.

ಮೈಸೂರು ಮಿತ್ರ

ಸಚಿವ ಜಮೀರ್ ಅಹಮದ್ ಗಡಿಪಾರಿಗೆ ವಿಜಯೇಂದ್ರ ಆಗ್ರಹ

ಚಿತ್ರದುರ್ಗ, ನ.3–ಸಚಿವ ಜಮೀರ್



ಅಹ್ಮದ್‌ರನ್ನು ಗಡಿಪಾರು ಮಾಡಿದರೆ ರಾಜ್ಯಕ್ಕೆ ಒಳಿತು. ಶಾಂತಿಯುತ ರಾಜ್ಯದಲ್ಲಿ ಜಮೀರ್ ಅವರಿಂದ ಬೆಂಕಿ ಹಚ್ಚುವ ಕೆಲಸ ಆಗುತ್ತಿದೆ. ಅಹಿಂದ ಹೆಸರು ಹೇಳಿ ಅಹಿಂದ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆಸ್ತಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಸುವ ಕೆಲಸ ಆಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ರೈತರಿಗೆ ನೀಡಿದ ನೋಟಿಸ್ ಹಿಂಪಡೆಯುವುದಾಗಿ ಹೇಳಿದ್ದಾರೆ. ತಾಕತ್ತಿದ್ದರೆ ಗೆಜೆಟ್ ನೋಟಿಫಿಕೇಷನ್ ಹಿಂಪಡೆಯಲಿ ಎಂದು ಸವಾಲ್ ಹಾಕಿದ್ದಾರೆ.

ಸಚಿವ ಜಮೀರ್ ಅಹ್ಮದ್ ಸಂವಿಧಾನದ ಬಗ್ಗೆ ಮಾತಾಡುತ್ತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಗೂಂಡಾಗಿರಿ ಮಾಡಿ, ರೈತರ ಜಮೀನು, ಮಠ ಮಾನ್ಯಗಳ ಆಸ್ತಿ ಕಬಳಿಕೆ ಮಾಡಲಾಗುತ್ತಿದೆ. ವಕ್ಫ್ ಮೂಲಕ ಸಚಿವ ಜಮೀರ್ ಅಹ್ಮದ್ ಭೂ ಕಬಳಿಕೆ ಕೆಲಸ ಮಾಡ್ತಿದ್ದಾರೆ. ಅವರನ್ನು ಗಡಿಪಾರು ಮಾಡಿದರೆ ಈ ರಾಜ್ಯಕ್ಕೆ ಒಳಿತು ಎಂದಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಆಡಳಿತದ ಕುರಿತು ಮಾತನಾಡಿ, ಸಿಎಂ ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿಲ್ಲ. ಮತ್ತೊಂದು ಕಡೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುವ ವಾತಾವರಣ ಇದೆ. ಆದ್ದರಿಂದ ಸಿದ್ದರಾಮಯ್ಯ ಆತಂಕದಲ್ಲಿ ಇದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ನೀಡುತ್ತೇವೆಂದು ಬೊಬ್ಬೆ ಹೊಡೆಯುತಿದ್ದರು. ಈಗ ಸಿಎಂ ಕುಟುಂಬವೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಡಾ ಹಗರಣದಿಂದ ಸಿದ್ದರಾಮಯ್ಯ ಬಣ್ಣ ಬಯಲಾಗಿದೆ ಇಡಿ ತನಿಖೆಯಿಂದ ಸತ್ಯಾಂಶ ಬಯಲಾಗಲಿದೆ. ಸಚಿವರ ಆಪ್ತ ಮುಡಾ ಕಮಿಷನರ್ ದಿನೇಶ್ ಓಡಿ ಹೋಗಿದ್ದಾನೆ. ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಒಪ್ಪಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ

ಮಾಜಿ ಸಿಎಂಗಳಾದ ಯಡಿಯೂರಪ್ಪ, ಶೆಟ್ಟರ್, ಹೆಚ್‌ಡಿಕೆ ಕಾಲದಲ್ಲೇ ರೈತರ ಆಸ್ತಿ ವಕ್ಫ್‌ಗೆ ವರ್ಗಾವಣೆ

ದಾಖಲೆ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗು

ಬೆಂಗಳೂರು, ನ.3– ರಾಜ್ಯದಲ್ಲಿ ಈ ಹಿಂದೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗಲೇ ನೂರಾರು ರೈತರ ಜಮೀನನ್ನು ವಕ್ಫ್‌ಗೆ ಹಸ್ತಾಂತರ ಮಾಡಲಾಗಿದೆ. ಈ ಕುರಿತಂತೆ ಶೀಘ್ರವೇ ದಾಖಲೆ ಬಿಡುಗಡೆ



ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುಡುಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಕ್ಫ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್‌ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಫ್ ಬೋರ್ಡ್‌ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ ನಿಮ್ಮ ಪಾಪದ ಫಲವನ್ನು ನೀವೇ ಉಣ್ಣಬೇಕಾಗುವ ಸಂದರ್ಭ ಬರಬಹುದು. ಅದಕ್ಕೆ ಸಿದ್ಧರಾಗಿರಿ ಎಂದು ಹೇಳಿದ್ದಾರೆ.

ಇದೇ ವೇಳೆ, ಸಿದ್ದರಾಮಯ್ಯನವರ ಆಡಳಿತದಲ್ಲಿ ಸಾಮಾಜಿಕ ಭದ್ರತೆ, ಮಹಿಳೆಯರ ರಕ್ಷಣೆ ಹಾಗೂ ಶಾಂತಿ, ಕಾನೂನು ಸುವ್ಯವಸ್ಥೆಯೆಲ್ಲವೂ ಹಾಳಾಗಿ ಹೋಗಿದ್ದು, ಈ ಕುರಿತಂತೆ ಬಹಿರಂಗ ಚರ್ಚೆಗೆ ಬರಬೇಕೆಂದು ಆಹ್ವಾನಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸಿದ್ದರಾಮಯ್ಯ ತಿರುಗುಬಾಣ ಬಿಟ್ಟಿದ್ದಾರೆ.

ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದು ತಿರುಗೇಟು ನೀಡಿದ್ದಾರೆ.

ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ. ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ ಎಂದು ತಿಳಿಸುವ ಮೂಲಕ ಸಿಎಂ ತಿರುಗೇಟು ನೀಡಿದ್ದಾರೆ.

ಮುಡಾ ಆರೋಪ: ಇದೇ ವೇಳೆ, ತಮ್ಮ ವಿರುದ್ಧ ಮುಡಾ ಹಗರಣದ ಆರೋಪ ಮಾಡಿರುವುದಕ್ಕೂ ತಿರುಗೇಟು ನೀಡಿರುವ ಅವರು, ಮಾನ್ಯ ವಿಜಯೇಂದ್ರ ಅವರೇ, ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸುವ ನೈತಿಕತೆ ಈ ಜನ್ಮದಲ್ಲಿ ನೀವು ಪಡೆದುಕೊಂಡಿಲ್ಲ. ಅದನ್ನು ಮುಂದಿನ ಜನ್ಮದಲ್ಲಿ ಗಳಿಸಿಕೊಳ್ಳುವ ಪ್ರಯತ್ನ ಮಾಡಬಹುದು ಅಷ್ಟೆ. ಸಿಬಿಐ ಮತ್ತು ಇಡಿ ಸಂಸ್ಥೆಗಳು ರಾಜಕೀಯ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದರೆ, ಡಿನೋಟಿಫಿಕೇಷನ್, ಅಕ್ರಮ ಗಣಿಗಾರಿಕೆ, ಮನಿ ಲಾಂಡ್ರಿಂಗ್ ಹೀಗೆ ಸಾಲು ಸಾಲು ಭ್ರಷ್ಟಾಚಾರದ ಹಗರಣಗಳ ಕಿಂಗ್ ಪಿನ್ ಆಗಿರುವ ನಿಮ್ಮ ಜಾಗ ಎಲ್ಲಿರಬಹುದು ಎನ್ನುವುದನ್ನು ಒಮ್ಮೆ ಯೋಚಿಸಿ. ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯುವ ದುಸ್ಸಾಹಸ ಮಾಡಬೇಡಿ ಎಂದು ಹೇಳಿದ್ದಾರೆ.

ರೈತರಿಗೆ ವಕ್ಫ್‌ನಿಂದ ನೀಡಿರುವ ನೋಟಿಸ್ ಹಿಂಪಡೆಯುವುದಾಗಿ ಹೇಳುವ ನೀವು ಗೆಜೆಟ್ ನೋಟಿಫಿಕೇಷನ್‌ನಲ್ಲಿ ಪ್ರಕಟಿಸುವುದಾಗಿ ಯಾಕೆ ಹೇಳಿಲ್ಲ?

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ

ಬೆಂಗಳೂರು, ನ.3– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು, ರೈತರಿಗೆ ನೀಡಿರುವ ವಕ್ಫ್ ನೋಟಿಸ್ ಹಿಂಪಡೆಯುವುದಾಗಿ ಗೊಂದಲದ ಹೇಳಿಕೆ ನೀಡಿರುವ ನೀವು, ಗೆಜೆಟ್ ನೋಟಿಫಿಕೇಷನ್‌ನಲ್ಲಿ ಅದನ್ನು ಪ್ರಕಟಿಸುವ ಬಗ್ಗೆ ಯಾಕೆ ಹೇಳಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ನಿಮ್ಮ ಅಧಿಕಾರಾವಧಿಯಲ್ಲೇ ಮುಗ್ಧ ರೈತರ ಜಮೀನಿನ ದಾಖಲೆಗೆ ವಕ್ಫ್ ಹೆಸರು ಕಾಣಿಸಿಕೊಂಡಿದ್ದಾದರೂ ಏಕೆ? ನೋಟಿಸ್‌ಗಳನ್ನು ಕೊಟ್ಟಿದ್ದಾದರೂ ಏಕೆ? ನೋಟಿಸ್‌ಗಳನ್ನು ಈಗ ವಾಪಸ್ ಪಡೆಯುತ್ತಿರುವುದಾಗಿ ಹೇಳುತ್ತಿರುವುದು ಮೊಸಳೆ ಕಣ್ಣೀರು ಎಂಬುದನ್ನು ನಮ್ಮ ರೈತರು ಅರ್ಥ ಮಾಡಿಕೊಳ್ಳಲಾರದಷ್ಟು ಮುಗ್ಧರಲ್ಲ ಎನ್ನುವುದು ನಿಮಗೆ ತಿಳಿದಿರಲಿ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ನಾನು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇನೋ ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಯ ಕುರಿತು ಪದ ಸಂಸ್ಕೃತಿ ಇಲ್ಲದವರಂತೆ ನೀವು ನೀಡಿದ ಹೇಳಿಕೆಗೆ ಪ್ರತಿಯಾಗಿ ನಾನು ಎತ್ತಿದ್ದು ಈವರೆಗಿನ ನಿಮ್ಮ ಆಡಳಿತದ ವೈಫಲ್ಯಗಳ ಪ್ರಶ್ನೆಗಳನ್ನು. ಈ ಪ್ರಶ್ನೆಗಳನ್ನು ನಾನು ಕೇಳಿದ್ದು ಈ ನಾಡಿನ ರೈತರು, ಮಹಿಳೆಯರು, ಬಡವರು, ಶೋಷಿತರು, ಆದಿವಾಸಿಗಳು, ಹಿಂದುಳಿದವರ ಪರವಾಗಿ. ಇದ್ಯಾವುದಕ್ಕೂ ಉತ್ತರಿಸಲಾಗದ ನೀವು ವಿಷಯಾಂತರ ಮಾಡಿ ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡಿರುವ



ನಿಮ್ಮ ಬಗ್ಗೆ ಮರುಕ ಎನಿಸುತ್ತಿದೆ ಎಂದು ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ.

ಶಿಸ್ತಿನ ಚೌಕಟ್ಟು ಬಿಜೆಪಿಯ ತಾಕತ್ತು. ಬಿಜೆಪಿಯ ಒಗ್ಗಟ್ಟು ಭಾರತದ ಗಮ್ಮತ್ತು ಇದು ಕರ್ನಾಟಕಕ್ಕೂ ಹೊರತಲ್ಲ ಎಂಬುದನ್ನು ನಿಮಗೆ ತಿಳಿಸಲು ಬಯಸುವೆ. ನಾನೊಬ್ಬ ಪ್ರಧಾನ ಸೇವಕ ಎಂದ ಕರೆದುಕೊಂಡ ನರೇಂದ್ರ ಮೋದಿ ಯವರು ನನಗೆ ಆದರ್ಶ, ಸದ್ಯ ಪಕ್ಷಾಧ್ಯಕ್ಷ ಸ್ಥಾನ ನನಗೆ ವರಿಷ್ಠರು ವಹಿಸಿಕೊಟ್ಟಿರುವ ಮಹತ್ವದ ಜವಾಬ್ದಾರಿಯೇ ಹೊರತು ಅದು ನಿಮ್ಮಂತೆ ಸರ್ವಾಧಿಕಾರ ಪ್ರದರ್ಶಿಸಲು ದೊರಕಿರುವ ಅಧಿಕಾರ ಸ್ಥಾನವಲ್ಲ. ನಾನೇನಿದ್ದರೂ ಒಬ್ಬ ಸಾಮಾನ್ಯ ಕಾರ್ಯಕರ್ತ ಎಂಬ ಭಾವನೆ ಹೊಂದಿರುವವನೇ ಹೊರತು ವ್ಯಕ್ತಿತ್ವಕ್ಕೆ ಕಳಂಕ ಮೆತ್ತಿಕೊಂಡರೂ ಅಧಿಕಾರಕ್ಕೆ ಅಂಟಿಕೂರುವ ಜಯಮಾನದವನಲ್ಲ ಎಂದು ವಿಜಯೇಂದ್ರ ಗುಡುಗಿದ್ದಾರೆ.

ಒಬ್ಬ ಮುಖ್ಯಮಂತ್ರಿಯಾಗಿ ಘನತೆಯ ಸ್ಥಾನದಲ್ಲಿ ಕುಳಿತಿರುವ ನೀವು ಅಸಂಬದ್ಧವಾಗಿ ಪ್ರತಿಕ್ರಿಯಿಸಿರುವುದನ್ನು ನೋಡಿದರೆ ಹಗರಣಗಳ ಸುಳಿಯಲ್ಲಿ ಸಿಲುಕಿಕೊಂಡು ಕಾನೂನಿನ ಕುಣಿಕೆಯ ಆತಂಕ ಎದುರಿಸುತ್ತಿರುವ ಪರಿಸ್ಥಿತಿಯಿಂದ ಹತಾಶೆಯ ಅಂಚಿಗೆ ತಲುಪಿರುವುದು ಗೋಚರಿಸುತ್ತಿದೆ. ನಾನು ಎತ್ತಿರುವ ಪ್ರಶ್ನೆಗಳಿಗೆ ನೀವು ಬಹಿರಂಗ ಚರ್ಚೆಗೆ ಬರಲು ಸಾಧ್ಯವಿಲ್ಲದಿದ್ದರೆ ಮಾಧ್ಯಮಗಳ ಮೂಲಕವೇ ಉತ್ತರಿಸಿ ನಿಮ್ಮ ಸಾಧನೆಗಳನ್ನು ಬಣ್ಣಿಸಿಕೊಳ್ಳಿ ನೋಡೋಣ. ರಾಜ್ಯದ ಒಟ್ಟು ಅಭಿವೃದ್ಧಿಯ ದೃಷ್ಟಿಯಿಂದ ಆರೋಗ್ಯಕರ ಮನಸ್ಥಿತಿಯಿಂದ ನಾನು ನಿಮಗೆ ಪ್ರಶ್ನೆಗಳನ್ನು ಮುಂದಿಟ್ಟರೆ ಅದಕ್ಕೆ ಸೂಕ್ತ ರೀತಿಯಲ್ಲಿ ಉತ್ತರಿಸುವ ಬದಲು 'ಏತಿ ಎಂದರೆ ಪ್ರೇತಿ ಎಂದರು' ಎಂಬಂತೆ ಪ್ರತಿಕ್ರಿಯಿಸಿದ್ದೀರಿ" ಎಂದು ಹರಿಹಾಯ್ದಿದ್ದಾರೆ

ಸಿದ್ದರಾಮಯ್ಯ ಅವರೇ, ನಿಮಗೆ ಸುತ್ತಿಕೊಂಡಿರುವ ಮುಡಾ ಹಗರಣದ ಉರುಳಿನಿಂದ ಹಿಡಿದು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಳಂಕಗಳನ್ನು ಹೊತ್ತ ನೀವು ರಾಜಕೀಯ ಜೀವನದಲ್ಲಿ ಮುಂದೆಂದೂ ಕಳಂಕರಹಿತರಾಗಿ ಹೊರಬರಲು ಸಾಧ್ಯವೇ ಇಲ್ಲ ಎನ್ನುವುದನ್ನು, ಸದ್ಯದ ತನಿಖೆಗಳು ಹಾಗೂ ಹೊರಬಂದಿರುವ ನ್ಯಾಯಾಲಯದ ತೀರ್ಪುಗಳಲ್ಲಿ ವ್ಯಕ್ತವಾಗುತ್ತಿದೆ. ಕೆಂಪಣ್ಣ ಆಯೋಗವನ್ನು ರಚಿಸಿ ಅರ್ಕಾವತಿ ರೀಡೂ ಪ್ರಕರಣವನ್ನು ಬದಿಗೆ ಸರಿಸಿ ಬಚಾವಾದಂತೆ ಮುಡಾ ಪ್ರಕರಣವನ್ನು ನೀವು ಬದಿಗೆ ಸರಿಸಿ ಪಾರಾಗಲು ಸಾಧ್ಯವೇ ಇಲ್ಲ ಎನ್ನುವುದನ್ನು ಕಾಲವೇ ಉತ್ತರ ಹೇಳಲಿದೆ ಎಂದು ಕುಟುಕಿದ್ದಾರೆ.

ನೀವು ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಅವರ ಹೆಸರನ್ನು ಉಲ್ಲೇಖಿಸಿದ್ದೀರಿ. ಆದರೆ, ವಿಶ್ವನಾಥ್ ಅವರು ಮೊದಲ ದಿನದಿಂದಲೇ ನೀವು ಪಡೆದ 14 ಅಕ್ರಮ ನಿವೇಶನಗಳ ಕರ್ಮಕಾಂಡವನ್ನು ಬಯಲಿಗೆಳೆದು ಇವತ್ತಿಗೂ ನಿಮ್ಮ ಭ್ರಷ್ಟಾಚಾರದ ಕುರಿತು ಸರಣಿ ರೂಪದಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೀವು ಮರೆತಂತಿದೆ. ನಿಮ್ಮನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬಂದು ಎಂಥಾ ತಪ್ಪು ಮಾಡಿಬಿಟ್ಟೆವು ಎಂದು ಇದೇ ವಿಶ್ವನಾಥ್ ಅವರು ಈಗಲೂ ಪಶ್ಚಾತಾಪಪಡುವ ಅವರ ಹೇಳಿಕೆಯನ್ನು ನೀವು ಮರೆತಂತಿದೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ನುಂಗಿರುವ ವಕ್ಫ್ ಆಸ್ತಿ ವಶಪಡಿಸಿಕೊಳ್ಳಲು ಹೇಳಿದ್ದೆ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಸಿದ್ದರಾಮಯ್ಯರಿಗೆ ರೈತರ ಬಗ್ಗೆ ಕಳಕಳಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದುಪಡಿಸಲಿ

ಹುಬ್ಬಳ್ಳಿ, ನ.3– ಅನ್ವರ್ ಮಾನಿಪ್ಪಾಡಿ



ವರದಿಯಲ್ಲಿರುವಂತೆ ವಕ್ಫ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಫ್ ಆಸ್ತಿ ವಶಪಡಿಸಿಕೊಳ್ಳುವಂತೆ ವಕ್ಫ್ ಬೋರ್ಡ್‌ಗೆ ಹೇಳಿದ್ದೆ ವಿನಹ ರೈತರ ಆಸ್ತಿಯನ್ನಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಸಚಿವ ಜಮೀರ್ ಅಹಮದ್ ಅವರು ನನ್ನ ಹಳೆಯ ವಿಡಿಯೊ ಬಿಡುಗಡೆ ಮಾಡಿ, ನಾನು ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಫ್‌ಗೆ ಹೇಳಿದ್ದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ನಾನು ವಕ್ಫ್ ಸಮಾರಂಭದಲ್ಲಿ ಮಾತನಾಡಿದ್ದೆ. ವಕ್ಫ್ ಬೋರ್ಡ್‌ನ ಯಾವುದೇ ಸಭೆ ಮಾಡಿಲ್ಲ. ನಾನು ಅಂದು ಹೇಳಿರುವುದು ಅನ್ವರ್ ಮಾನಿಪ್ಪಾಡಿ ಅವರ ಸಮಿತಿ ವರದಿ ನೀಡಿದೆ. ಕಾಂಗ್ರೆಸ್‌ನ ದೊಡ್ಡ ದೊಡ್ಡ ನಾಯಕರು ಮೋಸದಿಂದ ಎಷ್ಟೆಷ್ಟು ವಕ್ಫ್ ಆಸ್ತಿ ನುಂಗಿದ್ದಾರೆ ಎಂದು ಅನ್ವರ್ ಮಾನಿಪ್ಪಾಡಿ ವರದಿಯಲ್ಲಿ ಸ್ಪಷ್ಟವಾಗಿದೆ. ನಾವು ರೈತರಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ರೈತರ ಜಮೀನು ವಶ ಪಡೆದುಕೊಂಡಿಲ್ಲ ಎಂದು ಹೇಳಿದರು.

ಸಚಿವ ಜನೀರ್ ಅವರು ರೈತರಿಗೆ ನೋಟಿಸ್ ಕೊಡುವ ಮೊದಲು ಕಾಂಗ್ರೆಸ್ ನಾಯಕರು ಕಬಳಿಸಿರುವ ವಕ್ಫ್ ಆಸ್ತಿ ರಿಕವರಿ ಮಾಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುವಂತೆ ಹೇಳಿರುವುದು ಕಣ್ಣೊರೆಸುವ ತಂತ್ರ. ನೋಟಿಸ್ ವಾಪಸ್ ಪಡೆದು ಚುನಾವಣೆ ಮುಗಿದ ನಂತರ ಮತ್ತೆ ನೋಟೀಸ್ ಕೊಡುವುದಿಲ್ಲ ಅನ್ನುವುದು ಏನು ಗ್ಯಾರಂಟಿ. ಅದರ ಬದಲು ವಕ್ಫ್‌ನಲ್ಲಿ ಗೆಜೆಟ್ ನೋಟಿಫಿಕೇಶ್ ಆಗಿರುವುದನ್ನು ರದ್ದು ಮಾಡಬೇಕು. ಮುಖ್ಯಮಂತ್ರಿಗಳಿಗೆ ರೈತರ ಬಗ್ಗೆ ನಿಜವಾಗಲೂ ಕಾಳಜಿ, ರೈತರ ಆಸ್ತಿ ಉಳಿಸಬೇಕೆಂದಿದ್ದರೆ ಅವರ ಮೇಲೆ ಗೌರವ ಇದ್ದರೆ, ಸಿಎಂ ಕೂಡಲೆ ವಕ್ಫ್ ಗೆಜೆಟ್ ನೊಟೀಫಿಕೇಶನ್ ರದ್ದು ಮಾಡಬೇಕು. ಯಾವುದೇ ರೈತರಿಗೆ ನೋಟಿಸ್ ಕೊಡಬಾರದು ಎಂದು ಆಗ್ರಹಿಸಿದರು.

ದೀಪ ವಿತರಿಸಿ, ದೀಪಾವಳಿ ಆಚರಣೆ



ಮೈಸೂರಿನ ವಾರ್ಡ್ ನಂ.55ರ ತಗಡೂರು ರಾಮಚಂದ್ರರಾವ್ ಉದ್ಯಾನವನದಲ್ಲಿ ಶ್ರೀರಾಮ ಗೆಳೆಯರ ಬಳಗದಿಯಿಂದ ಪೌರಕಾರ್ಮಿಕರಿಗೆ ದೀಪ ವಿತರಿಸಿ, ದೀಪಾವಳಿ ಆಚರಿಸಲಾಯಿತು. ಈ ವೇಳೆ ಬಳಗದ ಅಧ್ಯಕ್ಷ ಸಿ.ಸಂದೀಪ್ ಇನ್ನಿತರರಿದ್ದರು.

ರೌಡಿ ಮಂಜೇಶ್ ಮೈಸೂರು ಜೈಲಲ್ಲಿ ಇಲ್ಲ


ಕೇಂದ್ರ ಕಾರಾಗೃಹದ ಸ್ಪಷ್ಟನೆ

ಮೈಸೂರು, ನ.3(ಬಿಎಲ್‌ಯು)– ಮೈಸೂರಿನ ರಿಯಲ್ ಎಸ್ಟೇಟ್ ಉದ್ಯಮಿಗೆ ಕೊಲೆ ಬೆದರಿಕೆ ಹಾಕಿರುವ ಮಂಜೇಶ್ ಎಂಬಾತ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇಲ್ಲ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕ ಕೆ.ಎನ್.ಮೋಹನ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ. 'ಮೈಸೂರು ಮಿತ್ರ'ದ ನವೆಂಬರ್ 1ರ ಸಂಚಿಕೆಯಲ್ಲಿ 'ಮೈಸೂರು ಜೈಲಲ್ಲಿರುವ ರೌಡಿಯಿಂದ ರಿಯಲ್ ಎಸ್ಟೇಟ್ ಉದ್ಯಮಿಗೆ ಬೆದರಿಕೆ; 40 ಲಕ್ಷ ನೀಡದಿದ್ದರೆ ಒಂದು ಗತಿ ಕಾಣಿಸುವ ಎಚ್ಚರಿಕೆ' ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಗೆ ಕಾರಾಗೃಹದ ಅಧೀಕ್ಷಕರು ಈ ಸ್ಪಷ್ಟನೆ ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಶಾಸಕ ಜಿ.ಟಿ.ದೇವೇಗೌಡರೂ ಶ್ರಮಿಸುತ್ತಾರೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ

ಮೈಸೂರು, ನ.3(ಬಿಎಲ್‌ಯು)–



ಜಿ.ಟಿ.ದೇವೇಗೌಡ

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಗೆಲುವಿಗೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಕೂಡ ಶ್ರಮಿಸಲಿದ್ದಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರು ಪಕ್ಷದ ಚಟುವಟಿಕೆಗಳಲ್ಲಿ ದೂರವಿದ್ದಾರೆ ಎಂಬ ಮಾತು ಸುಳ್ಳು, ಅವರ ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳಿರುವ ಕಾರಣ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಲು ಅವರಿಗೆ ಸಾಧ್ಯವಾಗಿಲ್ಲ. ನಿಖಿಲ್ ಗೆಲುವಿಗೆ ಜಿ.ಟಿ.ದೇವೇಗೌಡರು ಶ್ರಮಿಸುತ್ತಾರೆ ಎಂದರು.

ಚುನಾವಣಾ ಪ್ರಚಾರದ ವೇಳೆ ನಿಖಿಲ್ ಕಣ್ಣೀರಿಟ್ಟಿರುವುದನ್ನು, ಕಾಂಗ್ರೆಸ್ ಲೇವಡಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಕಟುಕರಿಗೆ ಕಣ್ಣೀರು ಬರುವುದಿಲ್ಲ. ನಾನು ಕೂಡ ಕಷ್ಟಕ್ಕೆ ಕಣ್ಣೀರು ಹಾಕಿದ್ದೇನೆ, ಜನರ ಕಷ್ಟ ನೋಡಿದಾಗ ಸಹಜವಾಗಿಯೇ ಕಣ್ಣೀರು ಬರುತ್ತದೆ. ಆದರೆ ಕೆಲವು ರಾಜಕಾರಣಿಗಳಿಗೆ ಕಣ್ಣೀರು ಬರುವುದಿಲ್ಲ. ಅವರಿಗೆ ಯಾರ ಬಗ್ಗೆಯೂ ಭಯ, ಭಕ್ತಿ ಇಲ್ಲ ಎಂದು ಕೈ ನಾಯಕರಿಗೆ ತಿರುಗೇಟು ನೀಡಿದರು. ಚನ್ನಪಟ್ಟಣದಲ್ಲಿ ಈ ಬಾರಿ ಕಾಂಗ್ರೆಸ್‌ನವರು ನಮ್ಮ ವಿರುದ್ಧ ಚಕ್ರವ್ಯೂಹ ರಚಿಸಲು ಆರಂಭದಲ್ಲೆ ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಪಕ್ಷದ ಹಿತದೃಷ್ಟಿಯಿಂದ ನಿಖಿಲ್ ಸ್ಪರ್ಧೆ ಅನಿವಾರ್ಯವಾಯಿತು. ಸದ್ಯ, ತಾಯಿ ಚಾಮುಂಡೇಶ್ವರಿ ದಯೆಯಿಂದ ನಿಖಿಲ್ ಗೆಲುವಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಸರ್ಕಾರದ ಸಚಿವರ ಗೊಂದಲದ ಹೇಳಿಕೆಗಳನ್ನು ಗಮನಿಸಿದ್ದೇನೆ. ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಕೂಡ ಕೇಳಿದ್ದೇನೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕೂಡ ಮಾಡಬಹುದು. ಆದರೆ ಈ ಸರ್ಕಾರಕ್ಕೆ ಇದು ಬೇಕಾಗಿಲ್ಲ. ಸರ್ಕಾರದ ಕೆಲವು ಯೋಜನೆ ಸ್ಥಗಿತ ಮಾಡುತ್ತೇವೆ ಅಂತಾರೆ, ತರುವಾಯ ನಾವು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡುತ್ತಾರೆ. ಇದು ಸರ್ಕಾರದ ದ್ವಿಮುಖ ನೀತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್ ತಿದ್ದುಪಡಿ ವಿಚಾರದಲ್ಲೂ ಕೂಡ ಸರ್ಕಾರ ಜನ ವಿರೋಧಿ ನೀತಿ ಅನುಸರಿಸಿದೆ. ಒಂದೊಂದು ಬಾರಿ ಒಂದೊಂದು ರೀತಿಯ ಕ್ರಮ ಕೈಗೊಂಡು ಜನರಲ್ಲಿ ಗೊಂದಲ ಮೂಡಿಸುತ್ತಿದೆ. ಉದಾಹರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಅಕ್ರಮವಾಗಿ 14 ನಿವೇಶನ ಪಡೆದರು, ತರುವಾಯ ಸರ್ಕಾರಕ್ಕೆ ಅದನ್ನು ವಾಪಾಸು ನೀಡಿದರು. ಹಾಗೆಯೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖಿಸಿ, ಈಗ ಅದನ್ನು ವಾಪಾಸು ತೆಗೆದುಕೊಳ್ಳುವುದಾಗಿ ಹೇಳಿದೆ. ಈ ಮೂಲಕ ಬೆಂಕಿಗೆ ಸಿಕ್ಕ ಪತಂಗದಂತೆ ಸರ್ಕಾರದ ಪರಿಸ್ಥಿತಿಯಾಗಿದೆ ಎಂದು ಲೇವಡಿ ಮಾಡಿದರು.

ತಮ್ಮ ಪುತ್ರ ನಿಖಿಲ್ ಗೆಲುವಿಗಾಗಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ, ತರುವಾಯ ಉತ್ತನಹಳ್ಳಿಯ ಶ್ರೀ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಿಗೆ ಕೂಡ ಪೂಜೆ ಸಲ್ಲಿಸಿದರು.

ನಂತರ ನಗರದ ಚಾಮುಂಡಿಬೆಟ್ಟ ಪಾದದ ಬಳಿ ಇರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಆಶೀರ್ವಾದ ಪಡೆದು, ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಶಾಸಕ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸಾ.ರಾ.ಮಹೇಶ್ ಸೇರಿದಂತೆ ಹಲವರು ಹಾಜರಿದ್ದರು.



ಮೈಸೂರಿನ ಚಾಮುಂಡಿಬೆಟ್ಟ ಪಾದದ ಬಳಿ ಇರುವ ಸುತ್ತೂರು ಶಾಖಾ ಮಠಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಉಕ್ಕು–ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಆಶೀರ್ವಾದ ಪಡೆದರು.



ಚಾಮುಂಡಿಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಮಂಜೇಗೌಡ ಇದ್ದಾರೆ.

ದೇಶ – ವಿದೇಶ

ಇಸ್ರೇಲ್ ಸೇನೆಯಿಂದ ಹಿಜ್ಬುಲ್ಲಾ ಹಿರಿಯ ನಾಯಕನ ವಶಕ್ಕೆ

ಬ್ಯಾಟ್ರೌನ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರೆದಿದ್ದು, ದಾಳಿ ವೇಳೆ ಇಸ್ರೇಲಿ ನೌಕಾಪಡೆಗಳು ಉತ್ತರ ಲೆಬನಾನ್‌ನಲ್ಲಿ ಹಿಜ್ಬುಲ್ಲಾದ ಹಿರಿಯ ನಾಯಕನೊಬ್ಬನನ್ನು ವಶಕ್ಕೆ ಪಡೆದಿದೆ ಎಂದು ಇಸ್ರೇಲಿ ಸೇನಾಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರದ ಬ್ಯಾಟ್ರೌನ್ ಬಳಿ ಕರಾವಳಿಯಲ್ಲಿ ಬಂದಿಳಿದ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪಿನಲ್ಲಿ ಹಿಜ್ಬುಲ್ಲಾ ಹಿರಿಯ ನಾಯಕನನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ವಶದಲ್ಲಿರುವ ಹಿಜ್ಬುಲ್ಲಾ ನಾಯಕನ ಹೆಸರು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಪ್ರಸ್ತುತ ಇಸ್ರೇಲ್ ವಶದಲ್ಲಿರುವ ವ್ಯಕ್ತಿಯ ಕುರಿತು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಯುತ್ತಿದೆ. ಹಿಜ್ಬುಲ್ಲಾ ಜೊತೆಗಿನ ಈತನ ಸಂಪರ್ಕ, ಬೇಹುಗಾರಿಕೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಲೆಬನಾನ್‌ನ ಅಲ್–ಜದೀದ್ ಟಿವಿಯೊಂದಿಗೆ ಅಲ್ಲಿನ ಸಚಿವ ಅಲಿ ಹ್ಯಾಮಿ ಹೇಳಿಕೆ ನೀಡಿದ್ದಾರೆ. ಇದಕ್ಕೂ ಮೊದಲು ದೇರ್ ಅಲ್–ಬಾಲಾಹ್, ನುಸೀರಾತ್ ಶಿಬಿರ ಮತ್ತು ಅಲ್–ಝುವಾಯ್ದ ಶಿಬಿರಗಳನ್ನು ಗುರಿಯಾಗಿಸಿ ಇಸ್ರೇಲ್ ಬಾಂಬ್ ದಾಳಿ ನಡೆಸಿವೆ. ದಾಳಿಯಲ್ಲಿ ಆಸ್ಪತ್ರೆಯೊಂದಕ್ಕೆ ಹಾನಿಯಾಗಿದೆ. ಕನಿಷ್ಠ 47 ಫೆಲೆಸ್ತೀನೀಯರು ಮೃತಪಟ್ಟು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿತ್ತು.

ಯುಪಿ ಸಿಎಂ ಯೋಗಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಯುವತಿ ಬಂಧನ

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ



ಆದಿತ್ಯನಾಥ್‌ಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ 24 ವರ್ಷದ ಮಾನಸಿಕ ಅಸ್ಥಿರ ಯುವತಿಯನ್ನು ಮುಂಬೈ ಪೊಲೀಸರು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಫಾತಿಮಾ ಖಾನ್ ಎಂದು ಗುರುತಿಸಲಾಗಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್ ನಗರ ಪ್ರದೇಶದಲ್ಲಿ ನೆಲೆಸಿದ್ದಳು. ಆಕೆ ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ವ್ಯಾಸಂಗ ಮಾಡಿದ್ದಾಳೆ. ಆದರೆ ಮಾನಸಿಕವಾಗಿ ಅಸ್ಥಿರಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯೋಗಿ ಅವರು 10 ದಿನಗಳೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಮುಂಬೈನಲ್ಲಿ ಗುಂಡೇಟಿಗೆ ಬಲಿಯಾದ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್‌ಗೆ ಅದೇ ಗತಿ ಬರಲಿದೆ ಎಂದು ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿತ್ತು. ಪೊಲೀಸರು ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಫಾತಿಮಾ ಖಾನ್ ವಾಟ್ಸಾಪ್ ನಂಬರ್‌ಗೆ ಬೆದರಿಕೆ ಸಂದೇಶ ಕಳುಹಿಸಿರುವುನ್ನು ಪತ್ತೆ ಹೆಚ್ಚಿದ್ದಾರೆ. ಮುಂಬೈ ಭಯೋತ್ಪಾದನಾ ನಿಗ್ರಹ ದಳ ಹಾಗೂ ಉಲ್ಲಾಸನಗರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಕೆಯನ್ನು ಬಂಧಿಸಲಾಗಿದೆ.

ಹಿಜಾಬ್ ಹೆಸರಿನಲ್ಲಿ ಕಿರುಕುಳ; ವಿದ್ಯಾರ್ಥಿನಿಯಿಂದ ಅರೆಬೆತ್ತಲೆ ಪ್ರತಿಭಟನೆ

ಇರಾನ್: ಇರಾನ್ ವಿಶ್ವವಿದ್ಯಾಲಯದಲ್ಲಿ ಹಿಜಾಬ್ ಹೆಸರಿನಲ್ಲಿ ನೀಡುತ್ತಿರುವ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲಿ ಅರೆಬೆತ್ತಲಾಗಿ ನಿಂತು ಪ್ರತಿಭಟಿಸಿರುವ ಘಟನೆ ವರದಿಯಾಗಿದೆ. ಆಕೆ ತನ್ನ ಬಟ್ಟೆ ಬಿಚ್ಚಿ ಒಳ ಉಡುಪಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗಿದೆ. ಸುದ್ದಿ ಸಂಸ್ಥೆ ರಾಯಿಟರ್ಸ್‌ನ ಪ್ರಕಾರ, ವೀಡಿಯೊ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ್ದಾಗಿದೆ. ಈ ಕುರಿತು ವಿಶ್ವವಿದ್ಯಾನಿಲಯದ ವಕ್ತಾರ ಅಮೀರ್ ಮಹಜೌಬ್ ಮಾತನಾಡಿ, ನಾವು ವಿದ್ಯಾರ್ಥಿನಿಯನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದೆವು. ಅಲ್ಲಿ ಆಕೆ ತೀವ್ರ ಮಾನಸಿಕ ಒತ್ತಡದಿಂದ ನರಳುತ್ತಿರುವುದು ಕಂಡು ಬಂದಿದ್ದು, ಅಂದರೆ ಆಕೆಯ ಮನಸ್ಸು ಸ್ಥಿರವಾಗಿಲ್ಲ. ತನಿಖೆಯ ನಂತರ ಅವರನ್ನು ಮಾನಸಿಕ ಆಸ್ಪತ್ರೆಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಮಹಿಳೆ ಉದ್ದೇಶ ಪೂರ್ವಕವಾಗಿ ಮತ್ತು ಹಿಜಾಬ್ ವಿರುದ್ಧ ಪ್ರತಿಭಟನೆಗಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸೆಪ್ಟೆಂಬರ್ 2022ರಿಂದ, ಇರಾನ್‌ನಲ್ಲಿ ವಿವಿಧ ರೀತಿಯಲ್ಲಿ ಹಿಜಾಬ್ ವಿರುದ್ಧ ಭಾರಿ ಪ್ರತಿಭಟನೆಗಳು ನಡೆದಿವೆ.

ಜಮ್ಮು–ಕಾಶ್ಮೀರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುನಿಲ್ ಶರ್ಮಾ

ಶ್ರೀನಗರ: ಮಾಜಿ ಸಚಿವ ಸುನಿಲ್ ಶರ್ಮಾ ಅವರನ್ನು ಜಮ್ಮು–ಕಾಶ್ಮೀರದ ಬಿಜೆಪಿ ಶಾಸ



ಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಕಿಶ್ತ್ವಾರ್ ಜಿಲ್ಲೆಯ ಪದ್ದರ್ ನಾಗಸೇನಿ ಶಾಸಕರು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ. ಸುನೀಲ್ ಶರ್ಮಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗುತ್ತಾರೆ ಎಂದು ಶ್ರೀನಗರದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

47 ವರ್ಷದ ಬಿಜೆಪಿ ನಾಯಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ 2ನೇ ಅವಧಿಗೆ ಆಯ್ಕೆಯಾಗಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ 2022ರ ಡಿಲಿಮಿಟೇಶನ್ ಪ್ರಕ್ರಿಯೆ ನಂತರ ಹೊಸದಾಗಿ ರಚಿಸಲಾದ ಕ್ಷೇತ್ರವಾದ ಪಡ್ಡರ್ ನಾಗಸೇನಿಯಿಂದ ಶರ್ಮಾ ಕಡಿಮೆ ಅಂತರದಲ್ಲಿ ಗೆದ್ದಿದ್ದಾರೆ. ಶರ್ಮಾ ಅವರು 2014ರಿಂದ 2018ರವರೆಗೆ ಪಿಡಿಪಿ–ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದರು. ನರೀಂದರ್ ಸಿಂಗ್ ಅವರು ಉಪಸಭಾಪತಿ ಹುದ್ದೆಗೆ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ರಷ್ಯಾಗೆ ಯುದ್ಧ ನೆರವು ಒದಗಿಸಿದ ಆರೋಪದ ಮೇಲೆ 400 ಜನರು, ಸಂಸ್ಥೆಗಳ ಮೇಲೆ ಅಮೆರಿಕ ನಿಷೇಧ

ವಾಷಿಂಗ್ಟನ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರಿಸಲು ಸಹಾಯ ಮಾಡಿದ್ದಾರೆ ಎನ್ನಲಾದವರ ಮೇಲೆ ಅಮೆರಿಕ ಕ್ರಮ ಕೈಗೊಳ್ಳುತ್ತಿದೆ. ಇಂತಹ ಸುಮಾರು 400 ಸಂಸ್ಥೆಗಳು ಹಾಗೂ ವ್ಯಕ್ತಿಗಳ ಎರಡು ಪಟ್ಟಿಯನ್ನು ಅಮೆರಿಕ ಬಿಡುಗಡೆ ಮಾಡಿದೆ. ಅಮೆರಿಕದ ಗೃಹ ಇಲಾಖೆಯು 120ಕ್ಕೂ ಹೆಚ್ಚು ಜನರು ಮತ್ತು ಸಂಸ್ಥೆಗಳನ್ನು ನಿಷೇಧಿಸಿದೆ. ಇನ್ನು, ಹಣಕಾಸು ಇಲಾಖೆಯು 270ಕ್ಕೂ ಹೆಚ್ಚು ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರ ಜೊತೆಗೆ ಅಮೆರಿಕದ ವಾಣಿಜ್ಯ ಇಲಾಖೆಯು 40 ಸಂಸ್ಥೆಗಳನ್ನು ನಿಷೇಧಿಸಿದೆ. ರಷ್ಯನ್ ವ್ಯಕ್ತಿಗಳು ಮತ್ತು ಸಂಸ್ಥೆಗಳ ಜೊತೆಗೆ ಚೀನಾ, ಭಾರತ, ಮಲೇಷ್ಯಾ, ಥಾಯ್ಲೆಂಡ್, ಟರ್ಕಿ, ಯುಎಇ ಮೊದಲಾದ ಕೆಲ ದೇಶಗಳ ಸಂಸ್ಥೆಗಳೂ ಅಮೆರಿಕದ ನಿಷೇಧಿತ ಪಟ್ಟಿಯಲ್ಲಿವೆ. ಅಸೆಂಡ್ ಏವಿಯೇಶನ್ ಇಂಡಿಯಾ ಸಂಸ್ಥೆ 2023ರ ಮಾರ್ಚ್‌ನಿಂದ 2024ರ ಮಾರ್ಚ್‌ವರೆಗಿನ ಅವಧಿಯಲ್ಲಿ ರಷ್ಯಾ ಮೂಲದ ಕಂಪನಿಗಳಿಗೆ 700 ಪಾರ್ಸಲ್ ಕಳುಹಿಸಿದೆ. ಅಮೆರಿಕ ನಿರ್ಮಿತ ಏರ್‌ಕ್ರಾಫ್ಟ್ ಕಾಂಪೊನೆಂಟ್ ಇತ್ಯಾದಿ ಸುಮಾರು 2 ಲಕ್ಷ ಡಾಲರ್ ಮೌಲ್ಯದ ವಸ್ತುಗಳನ್ನು ಈ ಕಂಪನಿಯು ರಷ್ಯಾಗೆ ಸರಬರಾಜು ಮಾಡಿತ್ತೆನ್ನಲಾಗಿದೆ.

ಮಡಿಕೇರಿಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಪ್ರತಿಭಟನೆ

ಕೊಡವ ಲ್ಯಾಂಡ್, ಕ್ವೆಸ್ಟ್‌ನ ಕಾನೂನುಬದ್ಧ ಆಕಾಂಕ್ಷೆ ಈಡೇರಿಕೆಗೆ 2ನೇ ರಾಜ್ಯಗಳ ಮರು ಸಂಘಟನೆ ಆಯೋಗ ರಚನೆಗೆ ಆಗ್ರಹ


ಮಡಿಕೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದರು.

ಮಡಿಕೇರಿ,ನ.3– ಕೊಡವ ಲ್ಯಾಂಡ್ ಭೌಗೋಳಿಕ–ರಾಜಕೀಯ ಸ್ವಾಯತ್ತತೆ ಮತ್ತು ಕೊಡವ ಕ್ವೆಸ್ಟ್‌ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2ನೇ ರಾಜ್ಯಗಳ ಮರು–ಸಂಘಟನೆ ಆಯೋಗವನ್ನು ರಚಿಸಬೇಕೆಂದು ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಧರಣಿ ನಡೆಸಿದ ಪ್ರಮುಖರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಹಿರಿಯ ಆರ್ಥಿಕ ತಜ್ಞ, ಕೇಂದ್ರದ ಮಾಜಿ ಕಾನೂನು ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಪ್ರತಿಪಾದಿಸಿರುವಂತೆ 2ನೇ ರಾಜ್ಯಗಳ ಮರು–ಸಂಘಟನೆಯ ಆಯೋಗ ರಚನೆಗೆ ಕ್ರಮ ಕೈಗೊಳ್ಳಬೇಕು. ಸಿಎನ್‌ಸಿ ಯಿಂದ ಮಂಡಿಸಲಾದ ನಮ್ಮ ಸಂವಿಧಾನದ ಆರ್ಟಿಕಲ್ 244, 371 ರ/ವಿ 6ನೇ ಮತ್ತು 8ನೇ ಶೆಡ್ಯೂಲ್‌ನ ಅಡಿಯಲ್ಲಿ ಭೂ–ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಕ್ವೆಸ್ಟ್‌ನ ಕಾನೂನುಬದ್ಧ ಆಕಾಂಕ್ಷೆಗಳನ್ನು ಪರಿಹರಿಸಲು 2ನೇ ರಾಜ್ಯಗಳ ಮರು–ಸಂಘಟನೆ ಆಯೋಗದ ಅಗತ್ಯವಿದೆ. ಈ ಕುರಿತು ಸಿಎನ್‌ಸಿ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸುತ್ತಿದೆ.

ಕೊಡವರ ಹಿತಾಸಕ್ತಿ ರಕ್ಷಿಸಲು ಸಂವಿಧಾನದ 7ನೇ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾದ ರಾಜ್ಯಗಳ ಮರು–ಸಂಘಟನೆ ಕಾಯಿದೆ 1956ರ ಅಂಡರ್ ಟೇಕಿಂಗ್‌ಗಳಿಗೆ ರಾಜ್ಯವು ಬದ್ಧವಾಗಿಲ್ಲ. ಅವಿಭಾಜ್ಯ ಮತ್ತು ಸಾಂಪ್ರದಾಯಿಕ ತಾಯ್ನಾಡು ಭಾಗ 'ಸಿ' ಕೂರ್ಗ್ ರಾಜ್ಯವು 1956ರ ನವೆಂಬರ್ 1ರಂದು ಈಗ ಕರ್ನಾಟಕ ರಾಜ್ಯವಾಗಿರುವ ಅಂದಿನ ವಿಶಾಲ ಮೈಸೂರಿನಲ್ಲಿ ವಿಲೀನವಾದಾಗಿನಿಂದಲೂ ಕೊಡವರನ್ನು 2ನೇ ದರ್ಜೆಯ ನಾಗರಿಕರಂತೆ ಪರಿಗಣಿಸಲಾಗಿದೆ. ಇದು ಗಂಭೀರವಾದ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನಾಚಪ್ಪ ಆರೋಪಿಸಿದರು.

ಕೊಡವರು ಕೊಡವ ಪ್ರದೇಶದ ಮೂಲ ನಿವಾಸಿ ಸ್ಥಳೀಯ ಬುಡಕಟ್ಟು ಜನರಾಗಿರುವುದರಿಂದ, ಆಂತರಿಕ ರಾಜಕೀಯ–ಸ್ವಯಂ–ನಿರ್ಣಯ ಹಕ್ಕುಗಳು, ಕೊಡವ ಲ್ಯಾಂಡ್ ಭೌಗೋಳಿಕ–ರಾಜಕೀಯ ಸ್ವಾಯತ್ತತೆ, ಸ್ವ–ಆಡಳಿತ ಮತ್ತು ಇತರ ನ್ಯಾಯಸಮ್ಮತವಾದ ಜನಾಂಗೀಯ ಸಮಸ್ಯೆಗಳ ಪ್ರಮುಖ ಆಕಾಂಕ್ಷೆಗಳು ಮತ್ತು ಗೌರವಾನ್ವಿತ ಗುರಿಗಳನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಸಿಎನ್‌ಸಿಯ ನ್ಯಾಯಸಮ್ಮತ ಬೇಡಿಕೆಗಳ ಪರವಾಗಿ ಧರಣಿಯಲ್ಲಿ ಪಾಲ್ಗೊಂಡವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಸರ್ಕಾರದ ಪ್ರತಿನಿಧಿಗಳು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸತ್ಯಾಗ್ರಹದಲ್ಲಿ ಕಲಿಯಂಡ ಮೀನಾ, ಚೋಳಪಂಡ ಜ್ಯೋತಿ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ, ಪಟ್ಟಮಾಡ ಕುಶ, ಕಿರಿಯಮಾಡ ಶೆರಿನ್, ಮಂದಪಂಡ ಮನೋಜ್, ಮಣೋಟೀರ ಚಿಣ್ಣಪ್ಪ, ಪುಲ್ಲೇರ ಕಾಳಪ್ಪ, ಚಂಬಂಡ ಚಾಮಿ, ಪುಟ್ಟಿಚಂಡ ದೇವಯ್ಯ, ಪುದಿಯೊಕ್ಕಡ ಕಾಶಿ, ನಂದಿನೆರವಂಡ ಅಪ್ಪಯ್ಯ, ನಂದಿನೆರವಂಡ ಅಯ್ಯಣ್ಣ, ಚಂಬಂಡ ಜನತ್, ಅಪ್ಪೆಂಗಡ ಮಾಲೆ, ಕಾಂಡೇರ ಸುರೇಶ್, ಪಾರ್ವಂಗಡ ನವೀನ್, ಕಾಟುಮಣಿಯಂಡ ಉಮೇಶ್, ಚೋಳಪಂಡ ನಾಣಯ್ಯ, ನಂದಿನೆರವಂಡ ವಿಜು, ಮೇದುರ ಕಂಠಿ, ಕಾಟುಮಣಿಯಂಡ ಲೇಂಬುರ್, ಸಾದೇರ ರಮೇಶ್, ಮಣೋಟೀರ ನಂದ ಭಾಗವಹಿಸಿದ್ದರು.

ಕೊಲೆ ಪ್ರಕರಣ ಭೇದಿಸಿದ್ದ ಕೊಡಗು ಪೊಲೀಸರಿಗೆ ಸಂಕಷ್ಟ

ಕಸ್ಟಡಿಯಲ್ಲಿದ್ದ ಆರೋಪಿ ಪರಾರಿ

ಮಡಿಕೇರಿ,ನ.3– ಸುಂಟಿಕೊಪ್ಪ ಬಳಿಯ ಪನ್ಯ ತೋಟದ ಮಾರಿಗುಡಿ ಎಂಬಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದ ಕೊಲೆ ಪ್ರಕರಣವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ್ದ ಕೊಡಗು ಪೊಲೀಸರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅಂಕುರ್ ರಾಣಾ ತೆಲಂಗಾಣದಲ್ಲಿ ಕೊಡಗು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.


ಅಂಕುರ್ ರಾಣಾ

ಹೈದರಾಬಾದ್ ಮೂಲದ ರಮೇಶ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ 2ನೇ ಪತ್ನಿ ನಿಹಾರಿಕಾ, ಡಾ.ನಿಖಿಲ್ ಮೈರೆಡ್ಡಿ ಹಾಗೂ ಹರಿಯಾಣ ರಾಜ್ಯದ ಕಾರ್ನಲ್ ನಿವಾಸಿ ಅಂಕುರ್ ರಾಣಾ ಎಂಬ ಮೂವರು ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದರು. ಕೊಲೆಗೆ ಬಳಸಿದ್ದ ಮರ್ಸಿಡಿಸ್ ಬೆಂರ್ಝ್ ಕಾರು, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಇದೀಗ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅಂಕುರ್ ರಾಣಾ ತೆಲಂಗಾಣದಲ್ಲಿ ಕೊಡಗು ಪೊಲೀಸರ ಕಸ್ಟಡಿಯಿಂದ ಪರಾರಿಯಾಗಿದ್ದಾನೆ.

ಕಳೆದೆರಡು ದಿನಗಳ ಹಿಂದೆ ವಿಚಾರಣೆ ಮುಗಿಸಿ ಓರ್ವ ಆರೋಪಿ ಡಾಕ್ಟರ್ ನಿಖಿಲ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಪ್ರಮುಖ ಆರೋಪಿಗಳಾದ ಪಂತುಲ್ ನಿಹಾರಿಕಾ ಹಾಗೂ ಅಂಕುರ್ ರಾಣಾ ಅವರುಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡು ಅ.30ರಂದು ಬೆಳಗ್ಗೆ ಕೊಡಗಿನ 13 ಮಂದಿ ಪೊಲೀಸರ ತಂಡ ವಾಹನ ಒಂದರಲ್ಲಿ ಸ್ಥಳ ಮಹಜರ್ ನಡೆಸಲು ಬೆಂಗಳೂರಿನ ಹೊರಮಾವುಗೆ ತೆರಳಿ ಅಲ್ಲಿ ಸ್ಥಳ ಮಹಜರ್ ನಡೆಸಿದ್ದರು. ಆ ಬಳಿಕ ಅ.31ರಂದು ತೆಲಂಗಾಣದ ಕೊಲೆ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು.

ಕೃತ್ಯ ನಡೆದ ಸ್ಥಳವಾದ ತೆಲಂಗಾಣದ ಉಪ್ಪಲ್ ಭುವನಗಿರಿಯ ರಾಜ್ಯ ಹದ್ದಾರಿಯ ಸಮೀಪ ಮಹಜರ್ ಕಾರ್ಯ ನಡೆಸಿ ರಾತ್ರಿ ಹೈದರಾಬಾದ್‌ನಿಂದ 30 ಕಿಲೋ ಮೀಟರ್ ದೂರದ ಉಪ್ಪಲ್ ಸಮೀಪ ಹೋಟೆಲ್‌ವೊಂದರ ವಸತಿ ಗೃಹದಲ್ಲಿ ಆರೋಪಿಯೊಂದಿಗೆ ಎಲ್ಲ ಪೊಲೀಸರು ತಂಗಿದ್ದರು. ನವೆಂಬರ್ 1ರ ನಸುಕಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಎಲ್ಲರೂ ನಿದ್ರೆಗೆ ಜಾರಿದ್ದ ಸಂದರ್ಭ ಆರೋಪಿ ಅಂಕುರ್ ರಾಣಾ ಪೊಲೀಸ್ ಕಸ್ಟಡಿಯಿಂದಲೇ ಪರಾರಿಯಾಗಿದ್ದಾನೆ.

ಈ ಕುರಿತು ಕೊಡಗಿನ ಪೊಲೀಸರು ಸ್ಥಳೀಯ ಕಂಚರಾಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿರುವ ಆರೋಪಿಯನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರಿಗೆ ಸಂಕಷ್ಟ: ನ್ಯಾಯಾಲಯ ವಶದಲ್ಲಿದ್ದ ಆರೋಪಿಯನ್ನು ಹೆಚ್ಚಿನ ವಿಚಾರಣೆ ಮತ್ತು ಮಹಜರು ನಡೆಸಲು ಕೊಡಗು ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ನ್ಯಾಯಾಲಯ ಅನುಮತಿ ನೀಡಿ ನವೆಂಬರ್ 4ರಂದು ಮತ್ತೆ ನ್ಯಾಯಾಂಗ ವಶಕ್ಕೆ ಆರೋಪಿಯನ್ನು ನೀಡಬೇಕೆಂದು ಪೊಲೀಸರಿಗೆ ಸೂಚಿಸಿತ್ತು. ಆದರೆ ಇದೀಗ ಆರೋಪಿ ಪೊಲೀಸ್ ಕಸ್ಟಡಿಯಿಂದಲೇ ಪರಾರಿಯಾಗಿದ್ದು, ಪೊಲೀಸರಿಗೆ ಸಂಕಷ್ಟ ತಂದೊಡ್ಡಿದೆ. ಪ್ರಕರಣದ ತನಿಖಾಧಿಕಾರಿ ಸಹಿತ ಸುಂಟಿಕೊಪ್ಪ ಪೊಲೀಸರು ಇದೀಗ ಕರ್ತವ್ಯದಿಂದ ಅಮಾನತು ಆಗುವ ಎಲ್ಲಾ ಸಾಧ್ಯತೆಗಳು ಕಂಡು ಬರುತ್ತಿದೆ.

ಅಂಕರ್ ರಾಣಾನನ್ನು ಸೆರೆ ಹಿಡಿಯಲು ದೆಹಲಿಯಿಂದ 128 ಕಿ.ಮೀ ವಾಹನವನ್ನು ಬೆನ್ನಟ್ಟಿದ್ದ ಪೊಲೀಸರು ಅಲ್ಲಿನ ರಸ್ತೆ ಬದಿಯ ಡಾಬಾ ಒಂದರಲ್ಲಿ ಸಿನಿಮೀಯ ಮಾದರಿಯಲ್ಲಿ ಆರೋಪಿಯನ್ನು ಬಂಧಿಸಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಪೊಲೀಸರ ಕಾರ್ಯಕ್ಕೆ ಇಲಾಖೆ ಸಹಿತ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು.

ಭತ್ತದ ಗದ್ದೆಗೆ ಕಾಡಾನೆ ನುಗ್ಗಿ ಫಸಲು ನಾಶ

ತಕ್ಷಣ ಪರಿಹಾರ ಭರಿಸುವಂತೆ ಆಗ್ರಹ


ಕಾಡಾನೆಗಳು ಭತ್ತದ ಗದ್ದೆಗೆ ದಾಳಿ ನಡೆಸಿ ಬೆಳೆಯನ್ನು ನಾಶಪಡಿಸಿರುವುದು.

ವಿರಾಜಪೇಟೆ, ನ.3– ವಿರಾಜಪೇಟೆ ಸಮೀಪದ ಹೆಗ್ಗಳ ಗ್ರಾಮದ ಅಚ್ಚಪಂಡ ಎಸ್.ಅಯ್ಯಪ್ಪ ಅವರ ಭತ್ತದ ಗದ್ದೆಗೆ ಕಾಡಾನೆಗಳು ದಾಳಿ ನಡೆಸಿ ಫಸಲಿಗೆ ಬಂದ ಭತ್ತದ ಬೆಳೆಯನ್ನು ನಾಶಪಡಿಸಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗೆ ಓಡಿಸಿ, ನಷ್ಟ ಆಗಿರುವ ಭತ್ತದ ಬೆಳೆಗೆ ಸೂಕ್ತ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕಳೆದ 2023 ರಲ್ಲಿ ಕಾಡಾನೆಗಳು ದಾಳಿ ಮಾಡಿ ಬೆಳೆ ನಷ್ಟ ಉಂಟು ಮಾಡಿತ್ತು. ಅಂದು ಅರಣ್ಯ ಇಲಾಖೆಗೆ ನಷ್ಟ ಬರಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು ಆದರೂ ಇದುವರೆಗೆ ಅರಣ್ಯ ಅಧಿಕಾರಿಗಳು ಪರಿಹಾರ ನೀಡಿಲ್ಲ ಎಂದು ದೂರಿದ ಅಯ್ಯಪ್ಪ ಅವರು ಇದುವರೆಗೂ ಆಗಿರುವ ನಷ್ಟದ ಪರಿಹಾರವನ್ನು ಕೂಡಲೆ ಒದಗಿಸುವಂತೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಅಚ್ಚಪಂಡ ಮಹೇಶ್ ಮಾತನಾಡಿ ಇತ್ತೀಚೆಗೆ ಕೊಡಗಿನ ಹಲವೆಡೆಗಳಲ್ಲಿ ಕಾಡಾನೆಗಳು ತೋಟ ಮತ್ತು ಗದ್ದೆಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದು ಇದನ್ನು ತಡೆಯಲು ಬರಿ ಅರಣ್ಯ ಇಲಾಖೆಯಿಂದ ಮಾತ್ರ ಸಾಧ್ಯವಾಗದು. ಇದರ ಬಗ್ಗೆ ಸರಕಾರ ಎಚ್ಚೆತ್ತುಕೊಂಡು ಆನೆಗಳಿಗೆ ಅರಣ್ಯದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಅಹಾರಗಳ ಗಿಡ ಮರ ಬೆಳೆಸುವಂತಾಗಬೇಕು. ಆಗ ಮಾತ್ರ ಕಾಡಾನೆಗಳ ದಾಳಿ ಕಡಿಮೆ ಮಾಡಬಹುದು ಎಂದರು.

ಈ ವೇಳೆ ಕಾಡಾನೆಗಳು ತೋಟಕ್ಕೆ ನುಗ್ಗಿರುವ ಸುದ್ದಿ ತಿಳಿದ ಅರಣ್ಯ ಅಧಿಕಾರಿಗಳು, ಆರ್ ಆರ್ ಟೀಮ್,ಇ ಟಿ ಎಫ್ ತಂಡ, ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಕಾಡಿಗೆ ಅಟ್ಟುವ ಪ್ರಯತ್ನ ನಡೆಸಿದರು.

ವಿರಾಜಪೇಟೆಯಲ್ಲಿ ಅದ್ಧೂರಿ ದೀಪಾವಳಿ ಆಚರಣೆ

ವಿರಾಜಪೇಟೆ, ನ.3– ಪಟ್ಟಣದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ, ವಿಷ್ಣುಮೂರ್ತಿ, ನಾಗ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳಿಂದ ಸಾವಿರಾರು ದೀಪಗಳನ್ನು ಹಚ್ಚುವ ಮೂಲಕ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಅ.31 ರಿಂದ ನ.2 ರವರೆಗೆ ಮೂರು ದಿನಗಳ ಕಾಲ ದೇವಾಲಯದಲ್ಲಿ ವಿಶೇಷ ಪೂಜೆ, ಬಳಿಕ ಉತ್ಸವ ಮೂರ್ತಿಯ ನೃತ್ಯ, ಪ್ರದಕ್ಷಿಣೆ ಮಹಾ ಪೂಜೆ, ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆಯಿತು.


ಶಿವಕೇರಿಯಲ್ಲಿರುವ ಶ್ರೀ ದುರ್ಗಿ, ವಿಷ್ಣು ಮೂರ್ತಿ, ನಾಗ ದೇವಸ್ಥಾನದಲ್ಲಿ ದೀಪಾವಳಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ವೇಳೆ ದೇವಸ್ಥಾನದ ಅಧ್ಯಕ್ಷರಾದ ಚಂದ್ರಶೇಕರ್ ಮತ್ತು ಸಮಿತಿ ಸದಸ್ಯರುಗಳು ಹಾಜರಿದ್ದರು. ಪಟ್ಟಣ ಹಾಗೂ ಗ್ರಾಮೀಣ ಭಾಗದಿಂದಲೂ ಭಕ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈಜಲು ತೆರಳಿದ್ದ ಬಾಲಕ ನೀರುಪಾಲು

ನಾಪೋಕ್ಲು: ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.



ಎಮ್ಮೆ ಮಾಡು ಗ್ರಾಮದ ಮಾಂದಲ್ ಎಂಬಲ್ಲಿ ಕಾವೇರಿ ನದಿಯಲ್ಲಿ ಶುಕ್ರವಾರ ಈಜಲು ತೆರಳಿದ್ದ ಬಾಲಕರ ತಂಡದಲ್ಲಿದ್ದ ಪೊಟ್ಟಂಡ ಅನಿಫ್ ಅವರ ಮಗ ಉಬೈಸ್(12) 7ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದು ಶನಿವಾರ ಮೃತ ದೇಹ ಪತ್ತೆಯಾಗಿದೆ.

ಧಾರಾಕಾರ ಮಳೆಯಿಂದಾಗಿ ನದಿಯಲ್ಲಿ ನೀರಿನ ಅರಿವು ಅಧಿಕ ಏರುವುದರಿಂದಾಗಿ ಅಲ್ಲಿಯ ಗ್ರಾಮಸ್ಥರಿಂದ ಶುಕ್ರವಾರ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಅಗ್ನಿಶಾಮಕ ದಳದವರನ್ನು ಕರೆಸಿದ್ದರು ರಾತ್ರಿಯಾದ ಶನಿವಾರ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಬಾಲಕನ ಶವವನ್ನು ನೀರಿನಿಂದ ಮೇಲೆ ತರಲಾಯಿತು ಈ ಬಗ್ಗೆ ನಾಪೋಕ್ಲು ಪೊಲೀಸರು ಕೇಸು ದಾಖಲಿಸಿಕೊಂಡು ಕಾನೂನಿನ ಕ್ರಮ ಕೈಗೊಂಡಿದ್ದಾರೆ.

ರೈತರ ಜಮೀನಿಗೆ ವಕ್ಫ್ ಆಸ್ತಿ ಎಂದು ನೋಟೀಸ್: ನಾಳೆ ಬಿಜೆಪಿ ಪ್ರತಿಭಟನೆ

ಚಾಮರಾಜನಗರ, ನ.3– ರಾಜ್ಯ ಸರ್ಕಾರ ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ಭೂಮಿಯ ಆರ್‌ಟಿಸಿಯಲ್ಲಿ ವಕ್ಸ್ ಆಸ್ತಿ ಎಂದು ನಮೂದಿಸಿರುವುದರ ವಿರುದ್ಧ ನ.5 ರಂದು ಜಿಲ್ಲಾಡಳಿತ ಭವನದ ಮುಂದೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು.


ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರ ರಾಜ್ಯ ಬಿಜಾಪುರ, ಧಾರವಾಡ, ಗುಲ್ಬರ್ಗಾ ಬೀದರ್ ಜಿಲ್ಲೆಗಳಲ್ಲಿ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್‌ಗೆ ಸೇರಿದ ಆಸ್ತಿ ಎಂದು ನಮೂದಿಸಿದೆ. ಇದರ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಹೋರಾಟ ಮಾಡುತ್ತಿದ್ದಾರೆ. ವಕ್ಸ್ ಕಾಯ್ದೆಗೆ ಅಮೆಂಡ್‌ಮೆಂಟ್ ತರಲಿಲ್ಲ ಎಂದರೆ ಅನಿಯಮಿತ ವಶಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ತೀರ್ಮಾನ ಮಾಡಿದೆ. ಇದು ತೀರ್ಮಾನ ಆಗುತ್ತಿದ್ದಂತೆ ಕರ್ನಾಟಕದಲ್ಲಿ ಶುರು ಮಾಡಿದ್ದಾರೆ. ಅಮೆಂಡ್‌ಮೆಂಟ್ ಆಗುವ ಮಾದಲನೆಯ 11ನೇ ಕಾಲಂನಲ್ಲಿ ಹಕ್ಕುದಾರರ ಹೆಸರಿನಲ್ಲಿ ವಕ್ಸ್ ಅಂತಾ ಇದ್ದರೆ ಅದಷ್ಟನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳುವಂತಹ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಜಮೀರ್ ಅಹಮದ್ ಖಾನ್ ಅವರ ಮೂಲಕ ಮಾಡುತ್ತಿದೆ ಎಂದು ಆರೋಪಿಸಿದರು.

ಭಾರತದಲ್ಲಿ ಅತಿಹೆಚ್ಚು ಭೂಮಿಯನ್ನು ಹೊಂದಿರುವ 3 ಸಂಸ್ಥೆಗಳು ಮೊದಲನೆಯ ಸ್ಥಾನದಲ್ಲಿ 15 ಲಕ್ಷ ಎಕರೆ ಭೂಮಿಯನ್ನು ಹೊಂದಿರುವುದು ರಕ್ಷಣಾ ಇಲಾಖೆ, ಎರಡನೇ ಸ್ಥಾನದಲ್ಲಿ 12 ಲಕ್ಷ ಎಕರೆ ಭೂಮಿಯನ್ನು ಹೊಂದಿರುವುದು ಭಾರತೀಯ ರೈಲ್ವೆ ಇಲಾಖೆ, ಮೂರನೇ ಸ್ಥಾನದಲ್ಲಿ 9.40 ಲಕ್ಷ ಎಕರೆ ಪ್ರದೇಶದಲ್ಲಿ 8.70 ಲಕ್ಷ ಸಾವಿರ ಆಸ್ತಿಗಳು ವಕ್ಸ್‌ಬೋರ್ಡ್ ವಶದಲ್ಲಿದೆ. ವಕ್ಸ್ ಬೋರ್ಡ್ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಕೈ ಕೆಳಗೆ. ಅದೇ ಸ್ವತಂತ್ರ. ಅದರಂಯಾದಂತಹ ಕಾನೂನು. ಒಂದು ಸ್ವತಂತ್ರ ದೇಶದಲ್ಲಿ ಇಂತಹ ಕಾನೂನು ಇರಲು ಸಾಧ್ಯನಾ ಎಂದು ಪ್ರಶ್ನಿಸಿದರು.

ಜಮೀರ್ ಅಹಮದ್ ಖಾನ್ ಅವರ ತಮ್ಮ ಆಸ್ತಿಯನ್ನು ವಿಸ್ತರಿಸಿಕೊಳ್ಳಲು ಇಂಥ ಕೆಲಸಕ್ಕೆ ಕೈ ಹಾಕಿದರೆ, ಸಿದ್ದರಾಮಯ್ಯನವರು ಇದಕ್ಕೆ ಸೂಚನೆ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 14 ಸಾವಿರ ಎಕರೆ ಜಮೀನು ವಕ್ಸ್ ಸುಪರ್ದಿನಲ್ಲಿದೆ. ಇದು ಮುಸ್ಲಿಂ ಸಮುದಾಯ ಅಭಿವೃದ್ಧಿಗೋಸ್ಕರ ಇದೀಯಾ ಎಂದು ನೋಡಿದಾಗ 54 ಸಾವಿರ ಎಕರೆ ಭೂಮಿಯಲ್ಲಿ ಸುಮಾರು 29 ಸಾವಿರ ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿಕೊಂಡಿದ್ದಾರೆ. 2.30 ಸಾವಿರ ಕೋಟಿ ರೂ.ಮೊತ್ತದ ಭ್ರಷ್ಟಾಚಾರ ವಕ್ಸ್ ಬೋರ್ಡ್ನಲ್ಲಿ ನಡೆದಿದೆ ಎಂದು ಅನ್ವರ್ಮಾನ ಪಾಡಿ ಸಮಿತಿ ಹೇಳಿದರು ಕೂಡ ಯಾವುದೇ ಕ್ರಮವಾಗಿಲ್ಲ ಎಂದರು.

ಆಸ್ತಿ ಕಳೆದುಕೊಂಡ ಮಾಲೀಕ ನ್ಯಾಯಾಲಯದ ಮೊರೆ ಹೋಗುವಂತಿಲ್ಲ. ನ್ಯಾಯಕ್ಕಾಗಿ ವಕ್ಸ್ ಬೋರ್ಡ್‌ಗೆ ಹೋಗಬೇಕಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದಿದ್ದೇವೆ. ಬಿಜೆಪಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಏನಾಗಿದೆ ಪ್ರತಿ ವಿಷಯದಲ್ಲೂ ರಾಜಕೀಯ ಮಾಡುತ್ತಾರೆ ಎಂದು ಹೇಳುತ್ತಿದ್ದಾರೆ. ಇಂತಹ ಅನಾಹುತಗಳನ್ನು ತಡೆಯಲು ಬಿಜೆಪಿ ಮುಂದಿನ ದಿನಗಳಲ್ಲಿ ಹೋರಾಟಗಳನ್ನು ಕೈಗೆತ್ತಿ ಕೊಳ್ಳಲಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ರಾಜ್ಯ ಕೆಲರೈತರ ಜಮೀನುಗಳ ಪಹಣಿಯಲ್ಲಿ ವಕ್ಸ್ ಬೋರ್ಡ್ ಆಸ್ತಿ ಎಂದು ನಮೂದಿಸುವ ಮೂಲಕ ರೈತರಿಗೆ ಅನ್ಯಾಯ ಮಾಡಿರುವುದರ ವಿರುದ್ಧ ನಗರದಲ್ಲಿ ನ.5 ರಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಕಾಡಹಳ್ಳಿ ಕುಮಾರ್ ಹಾಜರಿದ್ದರು.

ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿ ದೀಪಾವಳಿ ರಥೋತ್ಸವ

ಲಕ್ಷಾಂತರ ಭಕ್ತರು ಭಾಗಿ, ತೇರಿಗೆ ಹೂವು, ಹಣ್ಣು, ಧಾನ್ಯ, ನಾಣ್ಯ ಎಸೆದು ಹರಕೆ ತೀರಿಸಿದ ಭಕ್ತರು, ಮೊಳಗಿದ 'ಉಘೇ ಮಾದಪ್ಪ'

ಹನೂರು, ನ.3– ತಾಲೂಕಿನ ಪ್ರಮುಖ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ದೀಪಾವಳಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಶನಿವಾರ ಬೆಳಗ್ಗೆ 7.50ರಿಂದ 9 ಗಂಟೆಯ ವರೆಗಿನ ಶುಭ ಲಗ್ನದಲ್ಲಿ ನಡೆದ ರಥೋತ್ಸವಕ್ಕೆ ಮೊದಲು ಬೆಟ್ಟದ ಬೇಡಗಂಪನ ಸಮುದಾಯದ ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು. ಬಳಿಕ ಬೇಡ ಗಂಪಣ ಸಮುದಾಯದ ಹೆಣ್ಣು ಮಕ್ಕಳು ರಥಕ್ಕೆ ಬೆಲ್ಲದಾರತಿ ಮಾಡಿದರು.

ನಂತರ ರಥದಲ್ಲಿ ಮಹದೇಶ್ವರ ಸ್ವಾಮಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಒಂದು ಬಾರಿ ತೇರು ಎಳೆಯಲಾಯಿತು. ದೇವಾಲಯದ ಆವರಣದಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು 'ಉಘೇ ಮಾದಪ್ಪ' ಎಂಬ ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದರು.

ರಥೋತ್ಸವವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ತೇರಿಗೆ ಹೂ, ಹಣ್ಣು, ಧಾನ್ಯ, ನಾಣ್ಯ ಎಸೆದು ಹರಕೆ ತೀರಿಸಿದರು. ಸಾಲೂರು ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರ ನೇತೃತ್ವದಲ್ಲಿ ರಥೋತ್ಸವದ ಧಾರ್ಮಿಕ ವಿಧಿ– ವಿಧಾನಗಳು ನಡೆದವು. ಪ್ರಾಧಿಕಾರದ ಕಾರ್ಯದರ್ಶಿ ಎ.ಈ. ರಘು ಅವರ ನೇತೃತ್ವದಲ್ಲಿ ಸಕಲ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಕ್ಷೇತ್ರಕ್ಕೆ ರಾಜ್ಯ, ಹೊರ ರಾಜ್ಯದಿಂದ 4ರಿಂದ 5ಲಕ್ಷ ಮಂದಿ ಭೇಟಿ ನೀಡಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿದೆ.

ಶನಿವಾರ ಬೆಟ್ಟದಲ್ಲಿ ಬೆಳಗ್ಗೆ ಸ್ವಲ್ಪಕಾಲ ಜಿಟಿ ಜಿಟಿ ಮಳೆ ಸುರಿಯಿತು, ಅದನ್ನು ಲೆಕ್ಕಿಸದೆ ದೂರದ ಊರು, ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ರಥೋತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.


ದೇವಾಲಯದ ಆವರಣದಲ್ಲಿ ಲಕ್ಷಾಂತರ ಭಕ್ತರು 'ಉಘೇ ಮಾದಪ್ಪ' ಎಂಬ ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದರು.

ನಿರಂತರ ದಾಸೋಹ ವ್ಯವಸ್ಥೆ: ಜಾತ್ರೆಗೆ ಬರುವ ಲಕ್ಷಾಂತರ ಮಂದಿ ಭಕ್ತರಿಗೆ ಪ್ರಾಧಿಕಾರವು ನಿರಂತರ ದಾಸೋಹಕ್ಕೆ ಮುಂದಾಗಿದ್ದು ಬೆಳಗ್ಗೆ ತಿಂಡಿ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಭಕ್ತರಿಗೆ ಅಲ್ಲಲ್ಲಿ ಕುಡಿಯುವ ನೀರು, ಶೌಚಗೃಹದ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಭಕ್ತರಿಗೆ ಪ್ರಸಾದವನ್ನಾಗಿ ನೀಡುವ ಸಲುವಾಗಿ ಸುಮಾರು ನಾಲ್ಕರಿಂದ ಐದು ಲಕ್ಷ ಲಾಡು ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಕಂಗೊಳಿಸಿದ ಮಾದಪ್ಪನ ಸನ್ನಿಧಿ: ದೀಪಾವಳಿ ಜಾತ್ರೆ ಅಂಗವಾಗಿ ದೇವಾಲಯದ ರಾಜಗೋಪುರ, ಮುಖ್ಯ ದ್ವಾರ ಹಾಗೂ ಇತರೆ ದ್ವಾರಗಳನ್ನು ತಳಿರು ತೋರಣ, ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಅಲ್ಲದೇ ದೇವಾಲಯ ಹಾಗೂ ಸಾಲೂರು ಮಠಕ್ಕೆ ತೆರಳುವ ಮಾರ್ಗವನ್ನು ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಪಾದಯಾತ್ರೆ ಸೇರಿದಂತೆ ಬೆಟ್ಟಕ್ಕೆ ಬಂದ ಲಕ್ಷಾಂತರ ಭಕ್ತರು ಮಾದಪ್ಪನಿಗೆ ಉಘೇ ಎಂದು ದೇವಾಲಯದ ಸೌಂದರ್ಯವನ್ನು ಕಣ್ತುಂಬಿಕೊಂಡರು.

ಪೊಲೀಸ್ ಬಂದೋಬಸ್ತ್: ಬೆಟ್ಟಕ್ಕೆ ಹೋಗಲು ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ತಾಳಬೆಟ್ಟದಲ್ಲಿ ಬಸ್ ನಿಲ್ದಾಣ ಮಾಡಲಾಗಿದೆ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ಮುನ್ನೆಚ್ಚರಿಕೆ ಕ್ರಮವಹಿಸಿ ಪೊಲೀಸ್ ಇಲಾಖೆಯಿಂದ ಕೆಎಸ್‌ಆರ್‌ಪಿ ತುಕಡಿ, ಜಿಲ್ಲೆಯ ವಿವಿಧೆಡೆಯಿಂದ ಪೊಲೀಸ್ ಅಧಿಕಾರಿಗಳು ಹಾಗೂ ಹೋಂ ಗಾರ್ಡ್ಸ್‌ಗಳನ್ನು ನಿಯೋಜಿಸಲಾಗಿತ್ತು.

ತಾಳವಾಡಿಯಲ್ಲಿ ಗೊರೆ ಹಬ್ಬ ಸಂಭ್ರಮ, ಸಡಗರದಿಂದ ಆಚರಣೆ


ಗುಮಟಾಪುರ ಗ್ರಾಮದಲ್ಲಿ ಗೊರೆ ಹಬ್ಬವು ಸಡಗರ, ಸಂಭ್ರಮದೊಂದಿಗೆ ನಡೆಯಿತು.

ಚಾಮರಾಜನಗರ, ನ.3– ಜಿಲ್ಲೆಯ ಗಡಿ ಹಾಗೂ ತಮಿಳುನಾಡಿನ ತಾಳವಾಡಿ ತಾಲೂಕು ವ್ಯಾಪ್ತಿಯ ಕನ್ನಡಿಗರೇ ಬಹುಸಂಖ್ಯೆಯಲ್ಲಿರುವ ಗುಮಟಾಪುರ ಗ್ರಾಮದಲ್ಲಿ ಭಾನುವಾರ ಗೊರೆ ಹಬ್ಬವು ಸಡಗರ, ಸಂಭ್ರಮದೊಂದಿಗೆ ನೆರವೇರಿತು.

ಕೊಟ್ಟಿಗೆ ಗೊಬ್ಬರವನ್ನು ಕಲಸಿಕೊಂಡು ಅದನ್ನು ದೊಡ್ಡ ದೊಡ್ಡ ಗಾತ್ರದಲ್ಲಿ ಉಂಡೆ ಮಾಡಿ ಪರಸ್ಪರ ಹೊಡೆದಾಡಿಕೊಳ್ಳುವುದು ಹಾಗೂ ಮನ ಬಂದಂತೆ ನಿಂದಿಸುವುದು ಈ ಹಬ್ಬದ, ಆಚರಣೆಯ ವಿಶೇಷವಾಗಿದೆ.

ಪ್ರತಿ ವರ್ಷದಂತೆಯೇ ಈ ಬಾರಿಯೂ ಸಂಭ್ರಮದೊಂದಿಗೆ ಹಬ್ಬ ನಡೆಯಿತು. ಗ್ರಾಮದಲ್ಲಿ ದೀಪಾವಳಿ ಹಬ್ಬದ ಬಲಿಪಾಡ್ಯಮಿಯ ಮಾರನೆ ದಿನ ಮಕ್ಕಳು, ಯುವಕರೆಲ್ಲ ಸೇರಿ ಗೊರೆಹಬ್ಬದಲ್ಲಿ ಭಾಗಿಯಾಗುವುದು ಇದರ ವೈಶಿಷ್ಟ್ಯ. ಹೀಗಾಗಿ ಈ ಬಾರಿಯೂ ಬಲಿಪಾಡ್ಯಮಿಯ ಮಾರನೆ ದಿನವಾದ ಭಾನುವಾರ ನಡೆದ ಗೊರೆಹಬ್ಬದ ಅಂಗವಾಗಿ ಸಗಣಿಯಿಂದ ಹೊಡೆದಾಡಿಕೊಂಡರು. ಹಬ್ಬದ ಅಂಗವಾಗಿ ಇಡೀ ಗ್ರಾಮ ತಳಿರು, ತೋರಣಗಳಿಂದ ಶೃಂಗಾರಗೊಂಡಿತ್ತು. ಈ ಸಂದರ್ಭದಲ್ಲಿ ಗ್ರಾಮದ ತುಂಬ ಉತ್ಸಾಹ ನೆಲೆಸಿತ್ತು ಸಾವಿರಾರು ಮಂದಿ ಈ ಆಚರಣೆಗೆ ಸಾಕ್ಷಿಯಾದರು.

ಹಬ್ಬದ ಆಚರಣೆ ಹೇಗೆ?: ಗ್ರಾಮದಲ್ಲಿರುವ ಗೋವುಗಳಿಂದ ಕಲೆ ಹಾಕಿದ ಸಗಣಿಯನ್ನು ತಂದು ದೇವಸ್ಥಾನದ ಬಳಿ ಸುರಿಯಲಾಗಿತ್ತು. ಮಕ್ಕಳು ಬೇರೆ ಮನೆಗಳಿಂದ ಬೇಡಿ ತಂದ ಎಣ್ಣೆಯಿಂದ ಪೂಜೆ ಸಲ್ಲಿಸಲಾಯಿತು. ಬಳಿಕ ಕಾರಪ್ಪ ದೇವರಿಗೆ ಪೂಜೆ ಸಲ್ಲಿಸುವುದು, ನಂತರ ಎರಡು ಕತ್ತೆಗಳಲ್ಲಿ ತಲಾ ಒಬ್ಬೊಬ್ಬರನ್ನು ಕೂರಿಸಿ ಗ್ರಾಮದ ಸುತ್ತ ಮೆರವಣಿಗೆ ಮಾಡುವುದು ವಾಡಿಕೆಯಾಗಿದ್ದು, ಅದರಂತೆ ಆಚರಣೆ ನಡೆಯಿತು.

ಕತ್ತೆ ಮೇಲೆ ಕೂರುವವರಿಗೆ ಕೊಂಡಿಕೆಕಾರ ಎಂದು ಹೆಸರಿಸಿ, ಆತನಿಗೆ ಹುಲ್ಲಿನಲ್ಲಿ ಮೀಸೆ, ಗಡ್ಡವನ್ನು ಕಟ್ಟಿ ಬೀರೇಶ್ವರನ ಗುಡಿವರೆಗೂ ಮೆರವಣಿಗೆಯಲ್ಲಿ ಕರೆ ತರಲಾಯಿತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಅಶ್ಲೀಲ ಪದಗಳಿಂದ ಮನಸೋಇಚ್ಛೆ ನಿಂದಿಸಿದ. ಇದು ಸಹ ಇಲ್ಲಿನ ವಿಶೇಷ. ನಂತರ ಹುಲ್ಲಿನ ಮೀಸೆಯನ್ನು ಸಗಣಿ ರಾಶಿಯಲ್ಲಿ ನೆಟ್ಟು, ಬೀರೇಶ್ವರನಿಗೆ ಪೂಜೆ ಸಲ್ಲಿಸಿ ಸಗಣಿಯಾಟ ಶುರು ಮಾಡಲಾಯಿತು.

ಕಾರು ಡಿಕ್ಕಿ : ಪಾದಚಾರಿ ಸಾವು

ಬೇಗೂರು(ಗುಂಡ್ಲುಪೇಟೆ): ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೇಗೂರು ಗ್ರಾಪಂ ಕಚೇರಿ ಬಳಿ ನಡೆದಿದೆ.



ಬೇಗೂರು ಗ್ರಾಮದ ರಾಜು (32) ಮೃತ ವ್ಯಕ್ತಿ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಗುಂಡ್ಲುಪೇಟೆ ಕಡೆಯಿಂದ ಮೈಸೂರಿನ ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ಪೆಟ್ಟುಬಿದ್ದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿನೀಡಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಕಾರು ವಶಕ್ಕೆ ಪಡೆದಿರುವ ಬೇಗೂರು ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಗಾಜನೂರಿಗೆ ಶಿವರಾಜ್‌ಕುಮಾರ್ ಭೇಟಿ


ಶಿವಣ್ಣ ಮತ್ತು ಪತ್ನಿ ಗೀತಾ ಅವರು, ಗಾಜನೂರಿಗೆ ಭೇಟಿ ನೀಡಿ ಡಾ.ರಾಜ್‌ಕುಮಾರ್ ಸಹೋದರಿ ನಾಗಮ್ಮ ಅವರ ಆಶೀರ್ವಾದ ಪಡೆದರು.

ಚಾಮರಾಜನಗರ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಸಮೀಪದ ಗಾಜನೂರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಭೇಟಿ ನೀಡಿದ್ದರು.

ತಮ್ಮ ಪತ್ನಿ ಗೀತಾ ಅವರೊಟ್ಟಿಗೆ ತಮಿಳುನಾಡಿನ ತಾಳವಾಡಿ ಸಮೀಪ ಇರುವ ಗಾಜನೂರಿಗೆ ಭೇಟಿ ನೀಡಿದ ಶಿವಣ್ಣ ಅವರು, ಡಾ. ರಾಜ್ ಕುಮಾರ್ ಸಹೋದರಿಯಾದ ನಾಗಮ್ಮ ಅವರ ಆಶೀರ್ವಾದ ಪಡೆದರು. ಬಳಿಕ ಅಣ್ಣಾವ್ರ ಹುಟ್ಟಿದ ಹಳೇ ಮನೆ, ಮಂಟೇಸ್ವಾಮಿ ದೇವಾಲಯ ಸೇರಿದಂತೆ ಇಡೀ ಊರನ್ನು ಸುತ್ತಾಡಿದರು. ನಂತರ ಅಭಿಮಾನಿಯೊಬ್ಬರ ಕ್ಷೀರ ಕೇಂದ್ರಕ್ಕೂ ಭೇಟಿ ನೀಡಿ ಶುಭ ಹಾರೈಸಿದರು. ಶಿವರಾಜ್‌ಕುಮಾರ್ ಅವರು ಭೇಟಿ ನೀಡಿರುವ ವಿಚಾರ ತಿಳಿದು, ಗಾಜನೂರಿಗೆ ಅಭಿಮಾನಿಗಳು ಬಂದು ಶಿವಣ್ಣ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು.

ಒಂದನೇ ಪುಟದಿಂದ

ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ

ವ್ಯಕ್ತವಾಗುತ್ತಿದೆ. ಪಾರಂಪರಿಕ ನಗರಿ, ಸ್ವಚ್ಛನಗರಿ, ಪಿಂಚಣಿದಾರರ ಸ್ವರ್ಗ ಸೇರಿದಂತೆ ಎಂದೇ ಕರೆಯಲ್ಪಡುವ ಮೈಸೂರು ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಮಾತ್ರವಲ್ಲದೆ, ನೆರೆ ರಾಜ್ಯಗಳಿಂದಲೂ ಮೈಸೂರಿಗೆ ಬರುವ ಸಾರಿಗೆ ಸಂಸ್ಥೆಗಳ ಬಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹತ್ತಾರು ದಶಕಗಳ ಹಿಂದೆ ನಿರ್ಮಿಸಲಾಗಿರುವ ಸಬರ್ಬನ್ ಬಸ್(ಗ್ರಾಮಾಂತರ) ನಿಲ್ದಾಣ ಪ್ರಸ್ತುತ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆಗೆ ಕಿರಿದಾಗುತ್ತಿದೆ. ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೇವಲ 4 ಎಕರೆ ಜಾಗದಲ್ಲಿ ನಿರ್ಮಿಸಿರುವ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಪ್ರತಿದಿನ 2600ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತಿವೆ. ಇದರಿಂದ ಬಸ್ ನಿಲ್ದಾಣದಲ್ಲಿ ಬಸ್‌ಗಳ ನಿಲುಗಡೆಗೂ ಕಷ್ಟವಾಗುತ್ತಿರುವುದನ್ನು ಮನಗಂಡು ಹೊಸ ಬಸ್ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ.

ಹೊಸ ನಿಲ್ದಾಣ ಎಲ್ಲಿ: ಮೈಸೂರಿನ ಬನ್ನಿಮಂಟಪದಲ್ಲಿರುವ ಸಾರಿಗೆ ಸಂಸ್ಥೆ ಡಿಪೋ ಸಮೀಪ ಕೆಎಸ್‌ಆರ್‌ಟಿಸಿಗೆ ಸೇರಿದ 61 ಎಕರೆ ಜಾಗವಿದ್ದು, ಅದರಲ್ಲಿ ನೆಲ್ಸನ್ ಮಂಡೇಲಾ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಜಾಗದಲ್ಲಿ ಹೊಸದಾಗಿ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ. 100 ಕೋಟಿ ರೂ. ವೆಚ್ಚದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವ ಗುರಿ ಇದ್ದು, ಅದಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದೆ.



ಹೊಸ ಬಸ್ ನಿರ್ಮಾಣದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಸ್ ನಿಲ್ದಾಣದಲ್ಲಿ : ಹೊಸ ಬಸ್ ನಿಲ್ದಾಣದಲ್ಲಿ ಏಕಕಾಲದಲ್ಲಿ 100 ಬಸ್ ನಿಲುಗಡೆ, 30 ಎಲೆಕ್ಟ್ರಿಕಲ್ ಬಸ್ ಚಾರ್ಜಿಂಗ್ ಮಾಡಿಕೊಳ್ಳಲು ನಿಲ್ಲಿಸುವುದಕ್ಕೆ ಸ್ಥಳಾವಕಾಶ ಇರುವಂತೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಮೊದಲ ಹಂತದಲ್ಲಿ ನೆಲಮಹಡಿ, ಕೆಳಮಹಡಿ, ಪಾರ್ಕಿಂಗ್ ಸ್ಥಳ ನಿರ್ಮಾಣಕ್ಕೆ 65 ಕೋಟಿ ರೂ. ಯೋಜನೆ ಹಾಗೂ 2ನೇ ಹಂತದಲ್ಲಿ ವಾಣಿಜ್ಯ ಕೇಂದ್ರ ಸೇರಿದಂತೆ ಇನ್ನಿತರ ಸೌಲಭ್ಯ ನೀಡಲು 35 ಕೋಟಿ ರೂ. ಸೇರಿದಂತೆ ಒಟ್ಟು 100 ಕೋಟಿ ರೂ.ಗಳ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಈಗಾಗಲೇ ತುಮಕೂರು, ದಾವಣಗೆರೆಯಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ನೀಡಿರುವ ಡಿಯುಎಲ್‌ಟಿ(ನಗರ ಭೂ ಸಾರಿಗೆ ನಿರ್ದೇಶನಾಲಯ)ಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹಳೆ ಬಸ್ ನಿಲ್ದಾಣವೂ ಇರುತ್ತೆ: ಹೊಸ ಬಸ್ ನಿಲ್ದಾಣ ನಿರ್ಮಾಣವಾದರೂ ಹಳೆ ಗ್ರಾಮಾಂತರ ಬಸ್ ನಿಲ್ದಾಣದಲ್ಲೂ ಬಸ್‌ಗಳ ಸಂಚಾರವಿರುತ್ತದೆ. ಹೊಸ ಬಸ್ ನಿಲ್ದಾಣದಿಂದ ಬೆಂಗಳೂರು, ಶಿವಮೊಗ್ಗ ಸೇರಿದಂತೆ ದೂರದ ಜಿಲ್ಲೆಗಳಿಗೆ ಬಸ್‌ಗಳು ಸಂಚರಿಸಿದರೆ, ಹಳೆ ಗ್ರಾಮಾಂತರ ಬಸ್ ನಿಲ್ದಾಣದಿಂದ ಜಿಲ್ಲೆಯ ವಿವಿಧ ತಾಲೂಕು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ತೆರಳುವ ಬಸ್‌ಗಳು ಸಂಚರಿಸಲಿವೆ.

ಸ್ಥಳ ಪರಿಶೀಲನೆ: ಹೊಸ ಬಸ್ ನಿರ್ಮಾಣದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ವಿ.ಅನ್ಬುಕುಮಾರ್ ಗ್ರಾಮಾಂತರ ಬಸ್ ನಿಲ್ದಾಣ ಹಾಗೂ ಬನ್ನಿಮಂಟಪದ ಬಸ್ ಡಿಪೋಗೆ ಸೇರಿದ ಜಾಗ ಪರಿಶೀಲಿಸಿದ್ದಾರೆ. ಅಲ್ಲದೆ, ಬಸ್ ನಿಲ್ದಾಣದ ನಿರ್ಮಿಸುವ ಜಾಗಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದಾರೆ.

> ಮೈಸೂರು ನಗರ ಬೆಳೆಯುತ್ತಿದೆ. ಮೈಸೂರಿಗೆ ಬರುವ ಹಾಗೂ ಬೇರೆ ಬೇರೆ ಜಿಲ್ಲೆ, ನಗರಕ್ಕೆ ಹೋಗುವ ಬಸ್‌ಗಳ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದ ಗ್ರಾಮಾಂತರ ಬಸ್ ನಿಲ್ದಾಣದ ಕಿಷ್ಕಂದೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಬನ್ನಿಮಂಟಪದ ಬಸ್ ಡಿಪೋ ಬಳಿ 14 ಎಕರೆ ಜಾಗದಲ್ಲಿ 100 ಬಸ್ ನಿಲುಗಡೆ ಮಾಡುವ ಹಾಗೂ 35 ಇವಿ ಬಸ್‌ಗಳು ಬ್ಯಾಟರಿ ಚಾರ್ಜ್‌ಗೆ ನಿಲ್ಲಿಸಲು ವ್ಯವಸ್ಥೆಯುಳ್ಳ ಹೊಸ ಬಸ್ ನಿಲ್ದಾಣ ನಿರ್ಮಿಸಲು ಉದ್ದೇಶಿಸಿ, ಡಿಪಿಆರ್ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲಾಗಿದೆ.
>
> -ಬಿ.ಶ್ರೀನಿವಾಸ್, ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ.

ಕಾಂಗ್ರೆಸ್ ಆಮಿಷಕ್ಕೆ ಬಲಿಯಾದರೆ ಮುಂದೆ ದೇವಸ್ಥಾನಗಳನ್ನೂ ವಕ್ಫ್‌ಗೆ ಮಾರಿಬಿಡುತ್ತಾರೆ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಎಚ್ಚರಿಕೆ

ಬೆಂಗಳೂರು, ನ.3– ಕಾಂಗ್ರೆಸ್ ಆಮಿಷಕ್ಕೆ ಬಲಿಯಾದರೆ ಮುಂದೆ ದೇವಸ್ಥಾನಗಳನ್ನೂ ವಕ್ಫ್‌ಗೆ ಮಾರಿಬಿಡುತ್ತಾರೆ. ಧರ್ಮಸ್ಥಳ, ಶೃಂಗೇರಿ ಮಠಗಳೂ ಉಳಿಯುವುದಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದರು.



ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಜಮೀರ್ ಅವರು ಪರಿಚಯಿಸಿದ ವಕ್ಫ್ ಅದಾಲತ್‌ಗಳು ಕಾನೂನುಬಾಹಿರ ಮತ್ತು ಅಸಾಂವಿಧಾನಿಕ. ವಕ್ಫ್ ಕಾಯಿದೆ ಅಥವಾ ಕಂದಾಯ ಕಾನೂನುಗಳು ವಕ್ಫ್ ಅದಾಲತ್‌ನಂತಹ ಸಭೆಗಳಿಗೆ ಅನುಮತಿ ನೀಡುವುದಿಲ್ಲ. ವಕ್ಫ್ ಅದಾಲತ್‌ಗಳನ್ನು ನಡೆಸಲು ಸಂವಿಧಾನದ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ. ಇದು ಅಸಂವಿಧಾನಿಕ ಮಾರ್ಗವಾಗಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದನ್ನು ನಿಲ್ಲಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಸಾವಿರಾರು ಎಕರೆ ರೈತರ ಜಮೀನಿನ ಮೇಲೆ ವಕ್ಫ್ ಬೋರ್ಡ್‌ನ ಹಠಾತ್ ಹಕ್ಕೊತ್ತಾಯಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣವೇ ನೇರ ಕಾರಣ. ಮೊಘಲರು ಮತ್ತು ಟಿಪ್ಪು ಸುಲ್ತಾನ್ ತಮ್ಮ ಮಂತ್ರಿಗಳಿಗೆ ಹೇಗೆ ವಿವಿಧ ಕೆಲಸಗಳನ್ನು ನೀಡುತ್ತಿದ್ದರೋ, ಅದೇ ರೀತಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಜಮೀರ್ ಅವರಿಗೆ ವಕ್ಫ್ ಅಡಿಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಆಸ್ತಿಯನ್ನು ಪಡೆದುಕೊಳ್ಳಲು ಟಾಸ್ಕ್ ನೀಡಿದ್ದಾರೆ. ವಕ್ಫ್ ಬೋರ್ಡ್ ನೋಟೀಸ್ ಹಿಂಪಡೆಯಬೇಕು, ಭೂ ದಾಖಲೆಗಳಲ್ಲಿ ಬದಲಾವಣೆಗಳನ್ನು ಮಾಡಬೇಕು ಮತ್ತು ಅಸಂವಿಧಾನಿಕ ವಕ್ಫ್ ಅದಾಲತ್‌ಗಳನ್ನು ತಕ್ಷಣವೇ ಕಿತ್ತುಹಾಕಬೇಕು ಎಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ತಿಳಿಸಿದರು.

ಪ್ರತಿ ಚುನಾವಣೆಗೂ ಮುನ್ನ ತನ್ನ ಅಲ್ಪಸಂಖ್ಯಾತರ ಮತಬ್ಯಾಂಕ್ ಅನ್ನು ಖುಷಿಪಡಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ವಕ್ಫ್ ಬೋರ್ಡ್‌ಗಳಿಗೆ ಅನಿಯಂತ್ರಿತ ಅಧಿಕಾರವನ್ನು ನೀಡಿದೆ. 1995ರ ವಕ್ಫ್ ಕಾಯಿದೆ ತಿದ್ದುಪಡಿಯು ಆಸ್ತಿ ಹಕ್ಕುಗಳ ಮೇಲಿನ ಮೇಲ್ಮನವಿಗಳನ್ನು ಸಿವಿಲ್ ನ್ಯಾಯಾಲಯಗಳ ಬದಲಿಗೆ ವಕ್ಫ್ ನ್ಯಾಯ ಮಂಡಳಿಗಳಿಗೆ ವರ್ಗಾಯಿಸಿತು. 2013ರ ತಿದ್ದುಪಡಿಯು ವಕ್ಫ್ ಬೋರ್ಡ್ ಅಧಿಕಾರವನ್ನು ಮತ್ತಷ್ಟು ವಿಸ್ತರಿಸಿ, ಯಾವುದೇ ಆಸ್ತಿಯನ್ನು ವಕ್ಫ್ ಎಂದು ಹೇಳುವ ಅಧಿಕಾರವನ್ನು ನೀಡಿತ್ತು. ಈಗ ಜಾರ್ಖಂಡ್ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಚುನಾವಣೆಗಳಿವೆ, ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದ ಭೂಮಿಯನ್ನು ವಕ್ಫ್ ಆಸ್ತಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಸ್ಲಿಮರನ್ನು ಮೆಚ್ಚಿಸುವ ಕೆಲಸದಲ್ಲಿದೆ. ಜನರು ಕಾಂಗ್ರೆಸ್ ಅನ್ನು ನಂಬುವುದನ್ನು ಮುಂದುವರೆಸಿದರೆ, ಕೃಷಿ ಭೂಮಿ ಮತ್ತು ದೇವಾಲಯಗಳು ಸೇರಿದಂತೆ ಹಿಂದೂಗಳ ಆಸ್ತಿಗಳನ್ನೂ ವಕ್ಫ್ ಆಸ್ತಿ ಎನ್ನುತ್ತಾರೆ.

ವಕ್ಫ್ ಭೂ ಕಬಳಿಕೆ ಬಗೆಗಿನ ಆತಂಕ ಕೇವಲ ಕೆಲವು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ. ದಿನಗಳೆದಂತೆ ರಾಜ್ಯದ ಎಲ್ಲ ಜಿಲ್ಲೆಗಳ ರೈತರೂ ವಕ್ಫ್ ಸಂಬಂಧಿತ ನೋಟಿಸ್ ಪಡೆಯುತ್ತಿದ್ದಾರೆ. ಕಾಂಗ್ರೆಸ್ ತನ್ನ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಯಾವ ಹಂತಕ್ಕೂ ಹೋಗಲು ಹಿಂಜರಿಯುವುದಿಲ್ಲ ಎಂಬುದು ಅದೆಷ್ಟೋ ಸಂದರ್ಭಗಳಲ್ಲಿ ಸಾಬೀತು ಆಗಿರುವುದರಿಂದ ರಾಜ್ಯದ ರೈತರ ಬಳಿ ನನ್ನ ಮನವಿ ಏನೆಂದರೆ, ದಯವಿಟ್ಟು ತಮ್ಮ ಜಮೀನು, ಭೂ ದಾಖಲೆಗಳನ್ನು ಒಮ್ಮೆ ಪರಿಶೀಲಿಸಿಕೊಳ್ಳಿ ಎಂದು ವಿನಂತಿಸುತ್ತೇನೆಂದು ಹೇಳಿದರು.

ವಕ್ಫ್ ವಿವಾದ: ರೈತರಿಗೆ ನೀಡಿದ ನೋಟಿಸ್ ವಾಪಸ್ ಪಡೆದು, ಪಹಣಿ ತಿದ್ದುಪಡಿ ರದ್ದು ಮಾಡಿ

ಬೆಂಗಳೂರು, ನ.3– ವಕ್ಫ್ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.



ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದರು. ಈ ವೇಳೆ ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದು ಈ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಸಿದ್ದರಾಮಯ್ಯ ವಿನಂತಿ ಮಾಡಿದ್ದು ಅವರ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಜನತೆಗೆ ಮನವಿ ಮಾಡಿದರು.

ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್ ಪಡೆರಿಯಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಖಡಕ್ ಸೂಚನೆ ನೀಡಿದರು.

ಮೈಸೂರು ಮಿತ್ರ


ಬಿರುಗಾಳಿ ಮಳೆ: ಬಾಳೆ ಫಸಲು ನಾಶ



ಮಲ್ಕುಂಡಿ, ನ.3– ಬಿರುಗಾಳಿ ಮಳೆಗೆ ಬಾಳೆ ಫಸಲು ಸಂಪೂರ್ಣ ನಾಶವಾಗಿರುವ ಘಟನೆ ಹಲ್ಲರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಚೆನ್ನಪ್ಪ ಅವರಿಗೆ ಸೇರಿದ ಬಾಳೆ ಸಂಪೂರ್ಣ ನಾಶವಾಗಿರುವುದು. ಈತ ತನ್ನ 2 ಎಕರೆ ಜಮೀನಿನಲ್ಲಿ ಸಾಕಷ್ಟು ಖರ್ಚು ಮಾಡಿ ಬಾಳೆ ಬೆಳೆದಿದ್ದರು. ಆದರೆ ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಬಾಳೆ ಫಸಲು ನೆಲಕಚ್ಚಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಗ್ರಾಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ರೈತ ಚೆನ್ನಪ್ಪ ಅವರು ಸಾಲ ಸೋಲ ಮಾಡಿ ಕಷ್ಟಪಟ್ಟು ಬೆಳೆದ ಬಾಳೆ ಫಸಲು ಬಿರುಗಾಳಿ ಮಳೆಗೆ ಸಂಪೂರ್ಣವಾಗಿ ನಾಶವಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಬಾಳೆ ಕಟಾವಿಗೆ ಬಂದ ವೇಳೆ ಈ ರೀತಿಯಾದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇದರಿಂದ ಚನ್ನಪ್ಪ ಅವರು ಕಂಗಾಲಾಗಿದ್ದಾರೆ. ಒಂದೆಡೆ ಕಾಡು ಪ್ರಾಣಿಗಳ ಹಾವಳಿ ಮತ್ತೊಂದೆಡೆ ಪ್ರಕೃತಿ ವಿಕೋಪದಿಂದ ಬೆಳೆಗಳು ನಾಶವಾಗುತ್ತಿವೆ. ಹೀಗಾದರೆ ರೈತ ಮಾಡಿದ ಸಾಲ ತೀರಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಚಿನ್ನದ ಮಾಂಗಲ್ಯ ಸರ ಕಳವು



ಹಿರೀಕ್ಯಾತನಹಳ್ಳಿ, ನ.3– ಕುಡಿಯಲು ನೀರು ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕಸಿದು ಪರಾರಿಯಾಗಿರುವ ಘಟನೆ ಹುಣಸೂರು ತಾಲೂಕಿನ ಹರವೆ ಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಗ್ರಾಮದ ನಿವೃತ್ತ ಶಿಕ್ಷಕ ಜವರಾಯಿಗೌಡರ ಪತ್ನಿ ಶಿವಲಿಂಗಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆ. ದಂಪತಿಗಳು ಗ್ರಾಮದ ಹೊರವಲಯದ ಜಮೀನಿನ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ಸಂಜೆ ಮಾಸ್ಕ್ ಧರಿಸಿಕೊಂಡು ಬಂದ ವ್ಯಕ್ತಿಯೊಬ್ಬ ಕುಡಿಯಲು ನೀರು ಕೇಳಿದ್ದಾನೆ. ಶಿವಲಿಂಗಮ್ಮ ಅವರು ನೀರು ಕೊಡುವ ವೇಳೆ 80 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದಾಗ ಆಕೆ ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದು, ಈ ವೇಳೆ 40 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಐ ರಾಧ ಹಾಗೂ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಮತ್ತಷ್ಟು ಅಭಿಮಾನ ಮೂಡಲಿ

ಕನ್ನಡ ರಾಜ್ಯೋತ್ಸವದಲ್ಲಿ ಶಾಸಕ ಅನಿಲ್



ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಹೆಚ್.ಡಿ.ಕೋಟೆ, ನ.3– ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಕಳೆದಿದ್ದು, ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಮತ್ತಷ್ಟು ಅಭಿಮಾನ ಮೂಡಬೇಕು ಎಂದು ಶಾಸಕ ಅನಿಲ್ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತದಿಂದ ನಡೆದ 69ನೇ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇರಳ ಗಡಿ ಭಾಗದಲ್ಲಿ ನಮ್ಮ ತಾಲೂಕು ಇದ್ದು, ಇಲ್ಲಿ ಕನ್ನಡವನ್ನು ಬೆಳೆಸುವ ಅಗತ್ಯತೆ ಇದೆ. ಹೆಚ್.ಡಿ.ಕೋಟೆ ತಾಲೂಕು ಶ್ರೀಗಂಧದ ತವರು. ಜಲಾಶಯಗಳ ಬೀಡು, ವನಸಿರಿ ಸಂಪತ್ತಿಗೆ ಹೆಸರುವಾಸಿ ಇಲ್ಲಿ ಜನಿಸಿರುವುದೇ ನಮ್ಮ ಪುಣ್ಯ. ಅರ್ಜುನ ಆನೆ 8 ಬಾರಿ ಅಂಬಾರಿ ಹೊತ್ತಿರುವುದು ನಮ್ಮ ತಾಲೂಕಿನ ಹೆಮ್ಮೆ ಎಂದು ತಿಳಿಸಿದರು.

ಮಕ್ಕಳಿಗೆ ಓದಿನ ಜೊತೆಗೆ ಕನ್ನಡ ನಾಡು ನುಡಿ, ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಅರಿವು ಮೂಡಿಸಬೇಕು ಎಂದರು.

ಬಿ.ಮಟಕೆರೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಚೊಕ್ಕಾಡಿ ಮಾತನಾಡಿ, ಕನ್ನಡದ ಹಬ್ಬ ಎಲ್ಲಾ ಧರ್ಮ, ಜಾತಿ ಮೀರಿ ಪ್ರೀತಿಯಿಂದ ಮಾಡುವ ಹಬ್ಬ. ದೀಪಾವಳಿ ಹಬ್ಬದಂದು ಕನ್ನಡದ ದೀಪವನ್ನು ಪ್ರತಿಯೊಬ್ಬರ ಮನಸ್ಸಿನಲ್ಲಿ ಹಚ್ಚಬೇಕು. ಕನ್ನಡ ಅಂದರೆ ನಾವು. ಕನ್ನಡ ನಾಶವಾದರೆ ನಾವೇ ನಾಶ ಆದಂತೆ. ಕನ್ನಡದ ಏಳಿಗೆಗೆ ದುಡಿಯುವ ಮೂಲಕ ನಮ್ಮನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ಕರ್ನಾಟಕ ಒಂದು ಭೌಗೋಳಿಕ ಪ್ರದೇಶ ಎಂದು ಭಾವಿಸದೆ ಕನ್ನಡ ಒಂದು ಭಾಷೆ ಎಂದು ಪರಿಗಣಿಸಬೇಕು. ಕನ್ನಡ ಭಾಷೆ ಎಂದರೆ ಬೇರೆ ಭಾಷೆಯನ್ನು ದ್ವೇಷಿಸುವುದಲ್ಲ. ಪ್ರೀತಿಸುವ ಕೆಲಸ ಮಾಡಬೇಕು ಎಂದರು.

> ವಿಜೃಂಭಣೆಯಿಂದ ಕಾರ್ಯಕ್ರಮ ಮಾಡಿದರೆ ಸಾಲದು. ಕನ್ನಡ ಉಳಿಸಿ ಬೆಳೆಸುವ ಕೆಲಸ ಮಾಡಬೇಕು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದ ದಿನ ನ.1. ನಾಡು ನುಡಿ, ಸಂಸ್ಕೃತಿ, ಭಾಷೆ ಬೆಳೆಸುವ ಮೂಲಕ ನಾಡನ್ನು ಉಳಿಸುವ ಕೆಲಸ ಮಾಡಬೇಕು. -ಶ್ರೀನಿವಾಸ್, ತಹಶೀಲ್ದಾರ್.

ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಆಡಳಿತಸೌಧದ ಆವರಣದಲ್ಲಿ ತಹಸೀಲ್ದಾರ್ ಶ್ರೀನಿವಾಸ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಟ್ಟಣದ ಶ್ರೀ ವರದರಾಜ ಸ್ವಾಮಿ ದೇವಾಲಯದ ಬಳಿ ಶಾಸಕ ಅನಿಲ್ ಬೆಳ್ಳಿ ರಥದಲ್ಲಿ ಇರಿಸಿದ್ದ ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ಸ್ತಬ್ಧ ಚಿತ್ರಗಳು, ಕಲಾತಂಡ ಗಳ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆ ಮೂಲಕ ಸಾಗಿ ಪಟ್ಟಣದ ಜೂನಿಯರ್ ಕಾಲೇಜ್ ಆವರಣದ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿತು.

ಜೂನಿಯರ್ ಕಾಲೇಜಿನ ಆವರಣದಲ್ಲಿ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಕನ್ನಡ ನಾಡು ನುಡಿ ಕುರಿತಾದ ಹಾಡುಗಳಿಗೆ ವಿವಿಧ ಶಾಲೆಗಳ ಮಕ್ಕಳು ನೃತ್ಯ ಪ್ರದರ್ಶನ ಮಾಡಿದರು.

ಇದೇ ವೇಳೆ ಎಸ್ಎಸ್ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಆರ್.ಅಪೂರ್ವ 587, ಆರ್.ರೋಹಿತ್ ಕುಮಾರ್ 577, ಸಿ.ಆರ್.ಸಂಜನ 572, ಬಿ.ಕೆ.ಮಧು 570 ಅವರನ್ನು ತಾಲೂಕು ಕಸಾಪ ವತಿಯಿಂದ ಅಧ್ಯಕ್ಷ ಕನ್ನಡ ಪ್ರಮೋದ್ ಸನ್ಮಾನಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮರಿನಂಜಪ್ಪ ಚಾರ್, ಚಿನ್ನ ಮಾದು, ಡಾ.ಕುಮಾರ, ಡಾ.ರವಿಕುಮಾರ್, ಶ್ರೀಧರ್ ಮೂರ್ತಿ, ಜೀವಿಕ ಉಮೇಶ್, ದರ್ಶನ್, ವಿಶಾಖ, ಯಶ್ವಂತ್, ಜವರಪ್ಪ ಶೈಲಾ, ಸುಧಾ ಮಣಿ, ದೇವರಾಜು, ಗೋವಿಂದ, ಪುಟ್ಟಸ್ವಾಮಿ ಅವರುಗಳನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರೇಡ್–2 ತಹಸೀಲ್ದಾರ್ ಶ್ರೀಧರ್, ಬಿಇಓ ಚಂದ್ರಕಾಂತ್, ಇಓ ಧರಣೇಶ್, ಪುರಸಭಾ ಮುಖ್ಯಾಧಿಕಾರಿ ಸುರೇಶ್, ಡಾ.ರವಿಕುಮಾರ್, ಎಇಇಗಳಾದ ವಸಂತ್ ಕುಮಾರ್, ರಾಮೇಗೌಡ, ಗಣೇಶ್, ಬೋರಯ್ಯ, ಪುರಸಭಾ ಸದಸ್ಯರಾದ ಮಧು, ರಾಜು, ಸಿಂಡಿಕೇಟ್ ಸದಸ್ಯ ನಾಗರಾಜು, ತಾಲೂಕು ನಾಯಕ ಸಂಘದ ಅಧ್ಯಕ್ಷ ಶಂಭುಲಿಂಗ ನಾಯಕ, ಮುಖಂಡರಾದ ಪರಶಿವಮೂರ್ತಿ, ರಾಜ ನಾಯಕ, ಚೌಡಳ್ಳಿ ಜವರಯ್ಯ, ವಶಮ್ಮ, ಅನುಷಾ, ಶೈಲಾ ಸುಧಾಮಣಿ, ಪಿ.ನಾಗರಾಜು ಇನ್ನಿತರರಿದ್ದರು.

ಸರಗೂರಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ



ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಮಾತನಾಡಿದರು.

ಸರಗೂರು, ನ.3– ಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತದಿಂದ ಪಟ್ಟಣದ ಜಯ ಚಾಮರಾಜೇಂದ್ರ ಕ್ರೀಡಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಶಾಸಕ ಅನಿಲ್ ಮಾತನಾಡಿ, ಕನ್ನಡಿಗರ ಮನದಲ್ಲಿ ಪ್ರೀತಿ, ಅಭಿಮಾನ ಇಮ್ಮಡಿ ಆಗಲಿ. ಕನ್ನಡ ಪ್ರಜ್ಞೆ ಜಾಗೃತಗೊಳಿಸಲಿ. ಕನ್ನಡದ ಬಗ್ಗೆ ಕನ್ನಡಪರ ಸಂಘಟನೆಗಳು ನಡೆಸುವ ಎಲ್ಲಾ ಕಾರ್ಯಕ್ರಮಗಳಿಗೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು. ಏಕೀಕರಣ ಚಳವಳಿಯಿಂದ ರೂಪುಗೊಂಡ ಮೈಸೂರು ರಾಜ್ಯಕ್ಕೆ 1973ರಲ್ಲಿ ಕರ್ನಾಟಕವೆಂದು ಮರುನಾಮಕರಣ ಮಾಡಿದವರು ಅಂದಿನ ಸಿಎಂ ದೇವರಾಜ ಅರಸ್ ಅವರು. ಸಾಮಾಜಿಕ ಸಮಸ್ಯೆಗಳ ಜೊತೆಗೆ ನಾಡು ನುಡಿ ಬಗೆಗಿನ ಅವರ ನಿರ್ಧಾರಗಳು ಸದಾ ಅನುಕರಣೀಯ. ಪಟ್ಟಣದ ಸುತ್ತ ಬೆಟ್ಟ ಗುಡ್ಡಗಳ ನಡುವೆ ಕಪಿಲೆ ಹರಿಯುವುದು ಅವಿಸ್ಮರಣೀಯ. ಇದರಿಂದ ಸರಗೂರು ವನ, ಜಲದ ಸಿರಿನಾಡಾಗಿದೆ ಎಂದರು.

ಹಳೆಯೂರು ಶಾಲಾ ಶಿಕ್ಷಕ ರಂಗನಾಥ್ ಮಾತನಾಡಿ, ಕನ್ನಡ ಅನ್ನದ ಭಾಷೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾವು ಕನ್ನಡ ಭಾಷೆ, ಸಂಸ್ಕೃತಿ ಬಗ್ಗೆ ಒಲವು ಬೆಳೆಸಿಕೊಳ್ಳಬೇಕು. ಕನ್ನಡಿಗರಿಗೆ ಉದ್ಯೋಗವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು. ಕರ್ನಾಟಕ ಏಕೀಕರಣ ಹೋರಾಟ, ಪ್ರಸ್ತುತ ಕನ್ನಡ ಭಾಷೆ ತವಕ ತಲ್ಲಣಗಳ ಕುರಿತು ಮಾತನಾಡಿದ ಅವರು ಮನೆ ಮನೆಗಳಲ್ಲಿ ಕನ್ನಡತನ ಬಳಸಿ ಬೆಳೆಸಬೇಕೆಂದು ಕರೆ ನೀಡಿದರು.

ತಹಸೀಲ್ದಾರ್ ರುಕಿಯಾ ಬೇಗಂ ಮಾತನಾಡಿದರು. ಪಪಂ ಅಧ್ಯಕ್ಷೆ ರಾಧಿಕಾ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಶ್ರೀನಿವಾಸ್, ಚಲುವಕೃಷ್ಣ, ನೂರಾಳಸ್ವಾಮಿ, ಸಾಹಿತಿ ಚಿಂತಕ ವೈ.ಡಿ.ರಾಜಣ್ಣ, ಕಸಾಪ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಮಲ್ಲೇಶ್, ವೀರಶೈವ ಸಮಾಜದ ಅಧ್ಯಕ್ಷ ಎಸ್.ಎನ್.ಮೋಹನ್ ಕುಮಾರ್, ನಾಯಕರ ಸಮಾಜದ ಅಧ್ಯಕ್ಷ ನವೀನ್ ಕುಮಾರ್, ಎಇಇ ಉಷಾ, ಪಪಂ ಮುಖ್ಯಾಧಿಕಾರಿ ಸಂತೋಷ್, ಎಸ್.ಐ.ಗೋಪಾಲ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶಿವಶಂಕರ್, ಚೆಲುವರಾಜ್, ನಿವೃತ್ತ ಎಸಿಎಫ್ ಬಸವರಾಜು, ಮುಖಂಡರಾದ ಶಂಭುಲಿಂಗನಾಯಕ, ಚಿಕ್ಕವೀರ ನಾಯಕ, ರಾಜಣ್ಣ, ಶಿವರಾಜು, ನಾಗರಾಜು, ರಾಜನಾಯಕ, ಮಹೇಶ್, ಶಿವಣ್ಣ, ರಮೇಶ್, ಸ್ವಾಮಿ, ಪುಟ್ಟಪ್ಪ, ಸಣ್ಣಸ್ವಾಮಿ, ಮಹೇಂದ್ರ, ತಿಮ್ಮಯ್ಯ, ಜನಧ್ವನಿ ನಿಂಗರಾಜು, ಶಿಕ್ಷಕರಾದ ರಾಜು, ಸಿದ್ದರಾಜು, ಬಂಗಾರಯ್ಯ, ನಿಂಗರಾಜು, ಕೆಂಪರಾಮೇಗೌಡ, ಶಿವಪ್ಪ ರಾಮೇಗೌಡ, ರಮೇಶ್, ದಾಸಾಚಾರಿ, ಸಾರ್ವಜನಿಕರು ಕಂದಾಯ ಇಲಾಖಾಧಿಕಾರಿಗಳು ಶಾಲಾ ಮಕ್ಕಳು ಭಾಗಿಯಾಗಿದ್ದರು.

ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಂದಿ ಕಂಬ, ಸತ್ತಿಗೆ, ವೀರಗಾಸೆ ಸೇರಿದಂತೆ ಕಲಾತಂಡಗಳ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಅಲ್ಲದೇ ಎಸ್ಎಸ್ಎಲ್‌ಸಿಯಲ್ಲಿ ಕನ್ನಡದಲ್ಲಿ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟ ಶಾಲಾ ಮಕ್ಕಳು ಹಾಗೂ ಶಿಕ್ಷಕರನ್ನು ಗೌರವಿಸಲಾಯಿತು.

ಭಾಷೆ ಉಳಿಸಿ ಬೆಳೆಸಲು ಮೊದಲು ಕನ್ನಡಿಗರಾಗಿ

ಪುರಸಭಾ ಸದಸ್ಯ ಸಿ.ಪ್ರಕಾಶ್



ಪುರಸಭೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ನಡೆಯಿತು.

ತಿ.ನರಸೀಪುರ, ನ.4– ಭಾಷೆ ಉಳಿಸಿ ಬೆಳೆಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡ ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣ ನಿರ್ಮಿಸಿ ಎಂದು ಪುರಸಭಾ ಸದಸ್ಯ ಸಿ.ಪ್ರಕಾಶ್ ತಿಳಿಸಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ಭುವನೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚಿಸಲಾಯಿತು. ಆಯೋಗದ ವರದಿ ಆಧರಿಸಿ, ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನ.1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನ.1ರಂದು ಮೈಸೂರು ರಾಜ್ಯ, ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷಗಳು ಸಂದಿವೆ ಎಂದರು.

ಕರ್ನಾಟಕವೆಂದು ನಾಮಕರಣಗೊಂಡು 51 ವರ್ಷ ಆದ ಹಿನ್ನೆಲೆಯಲ್ಲಿ 2023ರ ನ.1ರಂದು ವರ್ಷ ಪೂರ್ತಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ನಿರ್ಧರಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು 'ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ' ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮಾತೃಭಾಷೆ ಗೌರವಿಸಬೇಕೆಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದರು. ನಮ್ಮ ನಾಡು–ನುಡಿ ಹಾಗೂ ಸಂಸ್ಕೃತಿಗೆ 2000 ವರ್ಷಗಳ ಭವ್ಯ ಇತಿಹಾಸವಿದೆ. ದೇಶದ ಸಾಹಿತ್ಯ, ಭಾಷಾ ಲೋಕದಲ್ಲಿ ಕನ್ನಡ ಹಾಗೂ ಕರ್ನಾಟಕ ಅತ್ಯುನ್ನತವಾಗಿ ಬಣ್ಣಿಸಲ್ಪಟ್ಟಿದೆ. ಕನ್ನಡ ಭಾಷೆ ಹಲವು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವುದು ನಮ್ಮ ಸಾಹಿತ್ಯ, ಭಾಷಾ ಶ್ರೀಮಂತಿಕೆ ತೋರಿಸುತ್ತಿದೆ ಎಂದರು.

ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಬಳಕೆಗೆ ನಮ್ಮ ಸರ್ಕಾರ ಇಂದು ಹೆಚ್ಚಿನ ಪ್ರಾಮುಖ್ಯತೆ ಪಡೆದಿದೆ. ಇದನ್ನು ಸಂಪೂರ್ಣವಾಗಿ ಜಾರಿಗೊಳಿಸುವಲ್ಲಿ ನಾವೆಲ್ಲರೂ ಮುಂದಾಗಬೇಕಾಗಿದೆ. ಕನ್ನಡ ಭಾಷೆ ಶ್ರೀಮಂತಗೊಳಿಸುವಿಕೆಯೊಂದಿಗೆ ಸಾಹಿತ್ಯ ಹಾಗೂ ಸಂಸ್ಕೃತಿಗಳ ಉತ್ತೇಜನಕ್ಕೂ ನಮ್ಮ ಸರ್ಕಾರ ಸಾಕಷ್ಟು ಒತ್ತು ನೀಡಿದೆ. ತಂತ್ರಜ್ಞಾನದ ವೇಗದಲ್ಲಿ ಹಾಗೂ ಇಂದಿನ ಡಿಜಿಟಲ್ ಲೋಕದಲ್ಲಿ ಕನ್ನಡ ಭಾಷೆ ಹಿಂದುಳಿಯದಂತೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಪುರಸಭಾಧ್ಯಕ್ಷೆ ವಸಂತ ಶ್ರೀಕಂಠ ನೆರವೇರಿಸಿದರು. ಮುಖ್ಯಾಧಿಕಾರಿ ಬಿ.ಕೆ.ವಸಂತ ಕುಮಾರಿ, ಉಪಾಧ್ಯಕ್ಷೆ ರಾಜೇಶ್ವರಿ ರಾಘವೇಂದ್ರ, ಸದಸ್ಯರಾದ ಬಾದಾಮಿ ಮಂಜು, ಅಹಮದ್ ಸೈಯದ್, ಎಲ್.ಮಂಜುನಾಥ್, ರೂಪಶ್ರೀ ಪರಮೇಶ್, ತೇಜಸ್ವಿನಿ ರಾಜು, ಸಿಸ್ಟಮ್ ಸಿದ್ದು, ಮುಖಂಡರಾದ ಪುರಸಭೆ ಮಾಜಿ ಸದಸ್ಯ ರಾಘವೇಂದ್ರ, ಶ್ರೀಕಂಠ, ಮಾದೇಶ್, ಪುರಸಭೆ ಸಮುದಾಯ ಸಂಘಟಕ ಮಹದೇವ, ವ್ಯವಸ್ಥಾಪಕ ಮಹೇಂದ್ರ, ಆರೋಗ್ಯ ಅಧಿಕಾರಿ ಮಧು, ರಾಜೇಂದ್ರ ಮತ್ತಿತರರಿದ್ದರು.

ವಕ್ಫ್ ಬೋರ್ಡ್ ಮೂಲಕ ರೈತರ ಜಮೀನು ಕಬಳಿಸಲು ಹೊರಟಿರುವ

ಸಚಿವ ಜಮೀರ್ ರಾಜೀನಾಮೆ ನೀಡಲಿ

ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಒತ್ತಾಯ



ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಮಾತನಾಡಿದರು.

ತಿ.ನರಸೀಪುರ, ನ.3– ವಕ್ಫ್ ಬೋರ್ಡ್ ಮೂಲಕ ರೈತರ ಜಮೀನು ಕಬಳಿಸಲು ಹೊರಟಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಿಜಕ್ಕೂ ನೈತಿಕತೆ ಇದ್ದರೆ ಜಮೀರ್ ರಾಜೀನಾಮೆ ಪಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಒತ್ತಾಯಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಿಸಿ ಜಮೀನನ್ನು ವಶಪಡಿಸಿಕೊಳ್ಳಲು ಹೊರಟಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಯಾವುದೇ ನಾಯಕತ್ವದ ಗುಣಗಳಿಲ್ಲ. ಆದರೂ ಸಿದ್ದರಾಮಯ್ಯ ಅವರು ಆತನ ಆಟಕ್ಕೆ ತಲೆ ದೂಗುವ ಮೂಲಕ ರೈತರ ಹಿತಕ್ಕೆ ಧಕ್ಕೆ ತರುವ ಕೆಲಸಕ್ಕೆ ಮುಂದಾಗಿದ್ದಾರೆ. ರೈತರಿಗೆ ನೋಟಿಸ್ ನೀಡುವ ಮೂಲಕ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಕೂಡಲೇ ರಾಜ್ಯಕ್ಕೆ ಅವಶ್ಯಕತೆ ಇಲ್ಲದ ವಕ್ಫ್ ಬೋರ್ಡ್ ವಜಾ ಮಾಡಿ ವಸತಿ ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ಮಾತನಾಡಿ, ಬಿಜಾಪುರ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ರೈತರ ಪಹಣಿಯಲ್ಲಿ ವಕ್ಫ್ ಹೆಸರು ಕಾಣಿಸಿಕೊಂಡಿದೆ. ಪಹಣಿ ನೋಡಿ ರೈತರು ಕಣ್ಣೀರಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಾಲ ರಾಗಿ, ಜೋಳ ಬೆಳೆದು ಜೀವನ ಮಾಡುತ್ತಾ ಬಂದಿದ್ದ ರೈತರ ಜಮೀನು ಈಗ ವಕ್ಫ್ ಆಸ್ತಿ ಎಂಬಂತಾಗಿದೆ. ದೇಶದಲ್ಲಿ 9.4 ಲಕ್ಷ ಎಕರೆ ಜಮೀನು ವಕ್ಫ್ ಬೋರ್ಡ್ ಹೆಸರಲ್ಲಿದೆ. ಭಾರತದ 3ನೇ ಅತಿದೊಡ್ಡ ಲ್ಯಾಂಡ್ ಓನರ್ ವಕ್ಫ್ ಬೋರ್ಡ್ ಆಗಿದ್ದು, ಮೊದಲ ಸ್ಥಾನ ಇಂಡಿಯನ್ ರೈಲ್ವೆ, ಎರಡನೇ ಸ್ಥಾನ ಇಂಡಿಯನ್ ಆರ್ಮಿಯದ್ದಾದರೆ ಮೂರನೇ ಸ್ಥಾನ ವಕ್ಫ್‌ದಾಗಿದೆ. ಕರ್ನಾಟಕದಲ್ಲಿ ವಸತಿ ಸಚಿವರ ಹೇಳಿಕೆ ಪ್ರಕಾರ 1.12 ಲಕ್ಷ ಎಕರೆ ಪ್ರಾಪರ್ಟಿ ವಕ್ಫ್ ಹೆಸರಲ್ಲದೆಯಂತೆ. ಈಗ ವಕ್ಫ್ ಕಂಟ್ರೋಲ್‌ನಲ್ಲಿ 23 ಸಾವಿರ ಎಕರೆ ಇದ್ದು, ಇನ್ನೂ 90 ಸಾವಿರ ಎಕರೆ ವಶ ಪಡಿಸಿಕೊಳ್ಳಬೇಕಂತೆ ಎಂದರು.

ರೈತರ ಪಹಣಿಯಲ್ಲಿ ವಕ್ಫ್ ಹೆಸರು ಸಿದ್ದರಾಮಯ್ಯ ಅವರ ಆದೇಶದ ಮೇಲೆ ನಮೂದಾಗಿದೆ. ಇದನ್ನು ವಸತಿ ಸಚಿವರೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಸಿದ್ದರಾಮಯ್ಯ ನೋಟಿಸ್ ಪಡೆಯಲಾಗುತ್ತದೆ ಎಂದು ನಾಟಕವಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು. ಬಿಜೆಪಿ ಮುಖಂಡ ಡಾ.ರೇವಣ್ಣ ಮಾತನಾಡಿ, ರಾಜ್ಯದ ರೈತರ ಜಮೀನನ್ನು ಕಬಳಿಸಲು ಹೊರಟಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ನಾಳೆ(ಸೋಮವಾರ) ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ವನ್ನು ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆ 11 ಗಂಟೆಗೆ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

> ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಲು ಸಿಎಂ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಲ್ಯಾಂಡ್ ಜಿಹಾದ್‌ನಂತೆ ಕೆಲಸ ಮಾಡುತ್ತಿದ್ದಾರೆ. ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಮಾಣಪ್ಪಾಡಿಯವರು ಮುಸ್ಲಿಮರ ಅಭಿವೃದ್ಧಿಗಾಗಿ ನೀಡಲಾಗಿದ್ದ ಭೂಮಿಯನ್ನು ಕಾಂಗ್ರೆಸ್ ನಾಯಕರೇ ದರೋಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆದಿಲ್ ಷಾಹಿ ಮತ್ತು ತುಘಲಕ್ ಆಡಳಿತದಂತಿದೆ. ತಿ.ನರಸೀಪುರ, ವರುಣ ಕ್ಷೇತ್ರದ ರೈತರು ತಾಲೂಕು ಕಚೇರಿಗೆ ತೆರಳಿ ತಮ್ಮ ಪಹಣಿ ಪರಿಶೀಲನೆ ಮಾಡಬೇಕು. ಅಲ್ಲಿಯೂ ಕೂಡ ವಕ್ಫ್ ಆಸ್ತಿ ಎಂದು ನಮೂದಿಸಲು ಹಿಂಜರಿಯುವುದಿಲ್ಲ ಈ ದುಷ್ಟ ಕಾಂಗ್ರೆಸ್ ಸರ್ಕಾರ.
> - ದಯಾನಂದ ಪಟೇಲ್,
> ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ.

ಜಿಲ್ಲಾ ಕಾರ್ಯದರ್ಶಿ ನುಗ್ಗಹಳ್ಳಿಕೊಪ್ಪಲ್ ರಾಮಚಂದ್ರು, ಪುರಸಭೆ ಮಾಜಿ ಸದಸ್ಯ ಎನ್.ಲೋಕೇಶ್, ಅಕ್ಕಿ ನಂಜುಂಡಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ವರುಣ ಹಾಗೂ ತಿ.ನರಸೀಪುರ ಕ್ಷೇತ್ರದ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಡಾ.ಮಲ್ಲಿಕಾರ್ಜುನ್, ವೆಂಕಟರಮಣಶೆಟ್ಟಿ, ಕಾರ್ ಮಲ್ಲಪ್ಪ, ಕರೋಹಟ್ಟಿ ರಾಜಶೇಖರ್ ಹಾಜರಿದ್ದರು.

ಮುಸ್ಲಿಂಮರ ಓಲೈಕೆಗಾಗಿ ಸರ್ಕಾರದಿಂದ ರೈತರಿಗೆ ತೊಂದರೆ



ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿದರು.

ನಂಜನಗೂಡು, ನ.3– ಮುಸ್ಲಿಂಮರ ಮತಕ್ಕಾಗಿ ಕಾಂಗ್ರೆಸ್ ಸರ್ಕಾರ ತಲ ತಲಾಂತರಗಳಿಂದ ಸಾಗುವಳಿ ಮಾಡುತ್ತಿರುವ ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್ ಬೋರ್ಡ್‌ನ ಆಸ್ತಿ ಎಂದು ನಮೂದಿಸಿ ರೈತರಿಗೆ ತೊಂದರೆ ನೀಡುತ್ತಿದ್ದು, ಸರ್ಕಾರದ ಧೋರಣೆ ಖಂಡಿಸಿ ನ.4ರಂದು ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1974ರ ನಂತರ ವಕ್ಫ್ ಆಸ್ತಿ ಘೋಷಣೆಯಾದ ಬಳಿಕ ಪ್ರತಿವರ್ಷ ವಕ್ಫ್ ಆಸ್ತಿ ಜಾಸ್ತಿಯಾಗುತ್ತಿದೆ. ತಾಲೂಕಿನ ಕವಲಂದೆ, ಹೆಡಿಯಾಲ, ಹಲ್ಲರೆ ಭಾಗಗಳ ರೈತರು ತಮ್ಮ ಜಮೀನಿನ ಪಹಣಿಗಳನ್ನು ಪರಿಶೀಲಿಸಿಕೊಳ್ಳಬೇಕು. ತಾಲೂಕಿನಲ್ಲಿ ಸರ್ಕಾರದ ಕುಮ್ಮಕ್ಕಿನಿಂದ ಕಂದಾಯ ಅಧಿಕಾರಿಗಳ ಸಹಕಾರದಿಂದ ರೈತರ ಪಹಣಿಗಳನ್ನು ತಿದ್ದುಪಡಿ ಮಾಡಿ ವಕ್ಫ್ ಆಸ್ತಿ ಎಂದು ಬಿಂಬಿಸುವ ಸಂಚು ನಡೆಯುತ್ತಿದೆ. 5 ಗ್ಯಾರಂಟಿಗಳ ನಂತರ ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ 6ನೇ ಗ್ಯಾರಂಟಿಯಾಗಿ ಮತ ಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳಲು ಈ ರೀತಿಯ ಸಂಚು ನಡೆಸಿದೆ. ಸಿಎಂ ಸಿದ್ದರಾಮಯ್ಯ ಮುಸ್ಲಿಂಮರಿಗೆ ಪ್ರತ್ಯೇಕ ಆಸ್ಪತ್ರೆ, ಶಾಲೆ ಆರಂಭಿಸುವುದಾಗಿ ಹೇಳುತ್ತಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಎಸ್‌ಇಪಿ, ಟಿಎಸ್‌ಪಿ ಹಣವನ್ನು ಸರ್ಕಾರ ಮುಸ್ಲಿಂರ ಓಲೈಕೆಗಾಗಿ ಬಳಸುತ್ತಿದೆ. ರಾಜ್ಯದಲ್ಲಿ ರೈತರಿಗೆ, ಮಠಮಾನ್ಯಗಳಿಗೆ ಸೇರಿದ ಸಾವಿರಾರು ಎಕರೆ ಜಮೀನಿನ ದಾಖಲೆಗಳಲ್ಲಿ ಈಗಾಗಲೇ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಾಗಿದೆ. ನಮ್ಮ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಕೇಂದ್ರ ಸರ್ಕಾರ ಅಧಿಕಾರ ಬಳಸಿ ವಕ್ಫ್ ಬೋರ್ಡ್‌ನ ಆಸ್ತಿಗಳನ್ನು ರಾಷ್ಟ್ರೀಕರಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಧಾನ ಮಂತ್ರಿಗಳು ಯತ್ನಾಳ್ ಅವರ ಸಲಹೆಯಂತೆ ವಕ್ಫ್ ಬೋರ್ಡ್‌ನ ಆಸ್ತಿಗಳನ್ನು ರಾಷ್ಟ್ರೀಕರಣ ಮಾಡುವ ಮೂಲಕ ರೈತರ ಭೂಮಿಯ ಮೇಲಿನ ಹಕ್ಕನ್ನು ಉಳಿಸಬೇಕು ಎಂದು ಹೇಳಿದರು.

ನಮ್ಮ ತಾಲೂಕಿನ ರೈತರು ತಮ್ಮ ಜಮೀನಿನ ಪಹಣಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದರೆ ದಾಖಲೆಗಳನ್ನು ಬಿಜೆಪಿ ಕಚೇರಿಗೆ ನೀಡಬೇಕು. ರೈತರ ಪರವಾಗಿ ಹೋರಾಟ ನಡೆಸಿ ರೈತರ ಭೂಮಿಯ ಮೇಲಿನ ಹಕ್ಕನ್ನು ಉಳಿಸಲು ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.

ನಂಜನಗೂಡಿನ ಪೊಲೀಸರು ದೇವರಸನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಸೌಭಾಗ್ಯ ಪತಿ ನಂಜುಂಡಸ್ವಾಮಿ ಅವರ ಕೊಲೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಜೈಲಿಗಟ್ಟಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ಅದೇ ರೀತಿ ಚುರುಕುತನವನ್ನು ನಂಜುಂಡೇಶ್ವರನ ಮೇಲೆ ಎಂಜಲು ನೀರು ಎರಚಿರುವ ಪ್ರಕರಣದಲ್ಲೂ ತೋರಿಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಬಿಜೆಪಿ ಅಧ್ಯಕ್ಷ ಸಿದ್ದರಾಜು, ನಗರಸಭಾ ಮಾಜಿ ಅಧ್ಯಕ್ಷ ಹೆಚ್. ಎಸ್.ಮಹದೇವಸ್ವಾಮಿ, ರೈತ ಮೋರ್ಚಾ ಅಧ್ಯಕ್ಷ ಮಹೇಶ್ ಬಾಬು, ಮುಖಂಡರಾದ ವಳಗೆರೆ ಪುಟ್ಟಸ್ವಾಮಿ, ಶ್ರೀನಿವಾಸ ರೆಡ್ಡಿ, ಸಿದ್ದರಾಜು, ರಾಘವೇಂದ್ರ, ಸಣ್ಣಯ್ಯ ಉಪಸ್ಥಿತರಿದ್ದರು.

ವಿಜೃಂಭಣೆಯ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ

ನಂಜನಗೂಡು, ನ.3– ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಲಕ್ಷಾಂತರ ಭಕ್ತರ ಜಯಘೋಷ, ಉದ್ಘೋಷಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.

ಗ್ರಾಮದ ಗದ್ದಿಗೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಹೂವಿನಿಂದ ಅಲಂಕರಿಸಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದ ಬಳಿಕ ವಿವಿಧ ಹೂಗಳಿಂದ ಅಲಂಕರಿಸಿದ್ದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವಕ್ಕೆ ವಾಟಾಳು ಮಠದ ಶ್ರೀಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವ ಸುಮಾರು 2 ಗಂಟೆ ವೇಳೆಗೆ ಬೆಟ್ಟದ ಬಳಿ ಆಗಮಿಸುತ್ತಿದ್ದಂತೆಯೇ ರಥದಿಂದ ದೇವರ ಮೂರ್ತಿಯ ಖುರ್ಜನ್ನು ಬೇರ್ಪಡಿಸಿ ನೆರೆದಿದ್ದ ಭಕ್ತರು ಉತ್ಸಾಹದಿಂದ ಉಘೇ ಸಿದ್ದಪ್ಪ ಎಂದು ಜೈಕಾರ ಕೂಗಿದರು. ಬಳಿಕ 600 ಅಡಿ ಎತ್ತರದ ಕಡಿದಾದ ಸಿದ್ದೇಶ್ವರ ಬೆಟ್ಟಕ್ಕೆ ಖುರ್ಜನ್ನು ಹೆಗಲ ಮೇಲೆ ಹೊತ್ತುಕೊಂಡು ಬೆಟ್ಟ ಹತ್ತಿದರು. ಈ ವೇಳೆ ನವ ದಂಪತಿಗಳು ಸೇರಿದಂತೆ ಇಕ್ಕೆಲಗಳಲ್ಲಿ ನೆರೆದಿದ್ದ ಭಕ್ತರು ಹಣ್ಣು ಜವನ ಎಸೆದು ಪುನೀತರಾದರು. ಅಲ್ಲದೇ ಸುತ್ತಮುತ್ತಲ ಗ್ರಾಮಗಳ ರೈತರು ತಮ್ಮ ಜಾನುವಾರುಗಳಿಗೆ ರೋಗ ಬಾರದಂತೆ ಹರಕೆ ಕಟ್ಟಿ ಬೆಟ್ಟದ ಮೇಲಿರುವ ಬಸವನ ವಿಗ್ರಹಕ್ಕೆ ಪಂಜಿನ ದೀವಿಟಿಗೆ ಸೇವೆ ನೆರವೇರಿಸಿದರು. ಜಾತ್ರೆ ಅಂಗವಾಗಿ ವಿವಿಧ ಸಂಘ ಸಂಸ್ಥೆಗಳು ಮಜ್ಜಿಗೆ, ಪಾನಕ ವಿತರಿಸಿದರು. ಅಲ್ಲದೇ ಬೆಟ್ಟದ ಮೇಲೆ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು ಯಾವುದೇ ಅಹಿತಕರ ಘಟನೆ ಜರುಗದಂತೆ ಡಿವೈಎಸ್ಪಿ ರಘು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದೇ ವೇಳೆ ಜಿಪಂ ಮಾಜಿ ಅಧ್ಯಕ್ಷ ಕಾಪುಸಿದ್ದವೀರಪ್ಪ, ಗ್ರಾಪಂ ಸದಸ್ಯರಾದ ರಾಜೇಶ್ವರಿ ಗುರುಸ್ವಾಮಿ, ಪಾರ್ವತಮ್ಮ, ಶೋಭಾ, ಮಹದೇವಮ್ಮ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಡಿವೈಎಸ್ಪಿ ರಘು ಹಾಜರಿದ್ದರು.



ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.

ಮೈಸೂರಿನ ವಿವಿಧೆಡೆ ವಿಜೃಂಭಣೆಯ ರಾಜ್ಯೋತ್ಸವ



ಮೈಸೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಧ್ವಜಾರೋಹಣ ನೆರವೇರಿಸಿದರು.


ಮೈಸೂರಿನ ಸಿಎಫ್‌ಟಿಆರ್‌ಐ ಸಂಸ್ಥೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೇಖಕ ಡಾ.ಬಂಜಗೆರೆ ಜಯಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.

ಮೈಸೂರು, ನ.3(ಎಂಟಿವೈ)– ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಶುಕ್ರವಾರ ವಿವಿಧೆಡೆ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಜೃಂಭಣೆಯಿಂದ ನೆರವೇರಿಸಿ, ಕರ್ನಾಟಕ ಧ್ವಜ ಹಾರಿಸಿ ಸಂಭ್ರಮಿಸಲಾಯಿತು.

ಕರ್ನಾಟಕ ರಾಜ್ಯ ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲೆಡೆ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ಎಲ್ಲಾ ಶಿಕ್ಷಣ ಸಂಸ್ಥೆ, ಕಚೇರಿ, ಆಟೋ ನಿಲ್ದಾಣ, ಸಾರಿಗೆ ಹಾಗೂ ಖಾಸಗಿ ಬಸ್‌ಗಳ ಮೇಲೆ ಕನ್ನಡ ಧ್ವಜ ಹಾರಿಸಿ, ಭುವನೇಶ್ವರಿ ವಿಗ್ರಹಕ್ಕೆ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಹಬ್ಬದಂತೆ ಆಚರಿಸಿದರು. ದೀಪಾವಳಿ ಹಬ್ಬದೊಂದಿಗೆ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಸಂಭ್ರಮದ ಹಬ್ಬವಾಗಿ ಮೈಸೂರಿನ ಜನತೆ ಆಚರಿಸಿ ಭಾಷಾ ಪ್ರೇಮ ಮೆರೆದರು.

ಸಿಎಫ್‌ಟಿಆರ್‌ಐ: ಮೈಸೂರಿನ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)ದಲ್ಲಿ ಶುಕ್ರವಾರ ಕನ್ನಡ ಸಹೃದಯ ಬಳಗದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೇಖಕ ಡಾ.ಬಂಜಗೆರೆ ಜಯಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆ ವ್ಯವಸ್ಥೆಗೆ ಪೂರಕವಾಗಿ ನಾವು ಸ್ಪಂದಿಸಲು ಆಗದೇ ಇರುವ ದೌರ್ಬಲ್ಯದಿಂದ ನಮ್ಮ ಭಾಷೆಗೆ ಆತಂಕ ಎದುರಾಗಿದೆ. ನೆರೆಯ ರಾಜ್ಯಗಳ ತಮಿಳು, ಮರಾಠಿ, ಮಲೆಯಾಳಂ ಸೇರಿದಂತೆ ಇನ್ನಿತರ ಭಾಷೆಗಳಿಂದ ಕನ್ನಡ ಭಾಷೆಗೆ ಕುತ್ತು ಬಂದಿಲ್ಲ. ವಿಶ್ವದ ಎಲ್ಲಾ ಕ್ಷೇತ್ರದ ಮಾರುಕಟ್ಟೆ ವ್ಯವಸ್ಥೆಯನ್ನು ಆಳುತ್ತಿರುವ ಇಂಗ್ಲಿಷ್ ಭಾಷೆಯಿಂದ ಕನ್ನಡಕ್ಕೆ ಕುತ್ತು ಬಂದಿದೆ. ಇಂಗ್ಲಿಷ್ ಭಾಷೆ ಎದುರು ತಲೆ ಎತ್ತದೆ ನಿಂತಿದ್ದೇವೆ. ಆದ್ದರಿಂದ ಈ ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ವಿಶ್ವ ಮಾರುಕಟ್ಟೆಯಲ್ಲಿ ಇಂಗ್ಲಿಷ್ ಭಾಷೆ ಬೆಳೆದು ನಿಂತಿರುವುದರಿಂದಲೇ ಆ ಭಾಷೆಗೆ ಎಲ್ಲೆಡೆ ಮನ್ನಣೆ ಸಿಗುತ್ತಿದೆ. ಇಂಗ್ಲಿಷ್ ಭಾಷೆ ಕಲಿಯುವುದು ತಪ್ಪಲ್ಲ ಆದರೆ ಕನ್ನಡ ಭಾಷೆಯ ಸಂಸ್ಕೃತಿಯನ್ನು ಕಳೆದುಕೊಳ್ಳದೆ


ಮೈಸೂರಿನ ಬನ್ನಿಮಂಟಪದ ಸಾರಿಗೆ ಸಂಸ್ಥೆಯ ಡಿಪೋ–1ರಲ್ಲಿ ಕನ್ನಡ ರಾಜ್ಯೋತ್ಸವ ನೆರವೇರಿಸಲಾಯಿತು.

ಭಾಷಾ ಅಸ್ಮಿತೆ ಉಳಿಸಿ–ಬೆಳೆಸುವುದಕ್ಕೆ ಭಾಷಾ ಪ್ರೇಮ ಅಭಿವ್ಯಕ್ತಗೊಳಿಸಬೇಕು. ತನ್ಮೂಲಕ ಕನ್ನಡ ಭಾಷೆಯನ್ನು ವಿಶ್ವ ಮಟ್ಟಕ್ಕೆ ಬೆಳೆಯುವಂತೆ ಮಾಡಬೇಕು. ಕನ್ನಡದ ಬಗ್ಗೆ ತಿರಸ್ಕಾರ ಭಾವನೆ ಹೊಂದಿರುವ ಪಾಲಕರು ಇಂಗ್ಲಿಷ್ ಭಾಷೆಗೆ ಶರಣಾಗಿರುವ ಕಾರಣದಿಂದಾಗಿ ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚಿ ಹೋಗುತ್ತಿವೆ. ನೆರೆ ರಾಜ್ಯದ ಭಾಷೆಗಳಿಂದ ಕನ್ನಡಕ್ಕೆ ಹೊರೆ ಎಂಬುದನ್ನು ಯೋಚಿಸಬಾರದು. ಅದು ತಪ್ಪು ತಿಳುವಳಿಕೆ. ತಮಿಳು, ಮರಾಠಿ, ಇತರ ನೆರೆಯ ಭಾಷೆಗಳಿಂದ ಎಂದೂ ಕೂಡ ಕುತ್ತು ಬರುವುದಿಲ್ಲ. ನೆರೆ ಭಾಷೆಗಳಿಂದ ಬೇಕಾದಷ್ಟು ಕೊಡು–ಕೊಳ್ಳುವಿಕೆ ಮಾಡಿದ್ದೇವೆ. ಉತ್ಪಾದನಾ ರಂಗ ಮಾತ್ರವಲ್ಲದೇ ಕಲೆ–ಸಾಹಿತ್ಯ, ರಂಗಭೂಮಿ ಇನ್ನೂ ಮುಂತಾದ ಕ್ಷೇತ್ರಗಳಲ್ಲಿ ಎಲ್ಲರೂ ಬೆರೆತು ಬೆಳೆದಿದ್ದೇವೆ. ಅದನ್ನು ಮುಂದುವರಿಸಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸಿಎಫ್‌ಟಿಆರ್‌ಐ ನಿರ್ದೇಶಕಿ ಡಾ.ಶ್ರೀದೇವಿ ಅನ್ನಪೂರ್ಣ ಸಿಂಗ್, ಕನ್ನಡ ಸಹೃದಯ ಬಳಗದ ಅಧ್ಯಕ್ಷ ಆರ್.ಚೇತನ್, ಕಾರ್ಯದರ್ಶಿ ಆರ್.ಕೃಷ್ಣಯ್ಯ ಇತರರು ಇದ್ದರು.

ಬಿಜೆಪಿ ಕಚೇರಿ: ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಶಾಸಕ ಟಿ.ಎಸ್.ಶ್ರೀವತ್ಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗಬಾರದು. ಕನ್ನಡಮ್ಮನ ಉತ್ಸವ ನಿತ್ಯ, ನಿರಂತರವಾಗಿರಬೇಕು. ಕನ್ನಡವನ್ನು ಎಲ್ಲೆಡೆ ಬಳಸಬೇಕು. ಪೋಷಕರು ತಮ್ಮ ಮಕ್ಕಳಿಗೆ ಮಾತೃ ಭಾಷೆಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಹೆಚ್ಚಾಗಿ ಕನ್ನಡ ಬಳಸುವುದರಿಂದ ಕನ್ನಡ ಭಾಷೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಮುಖಂಡರಾದ ಎಂ.ಜಿ.ಮಹೇಶ್, ಅನಿಲ್ ಥಾಮಸ್, ಮಾಜಿ ಮೇಯರ್ ಸಂದೇಶ ಸ್ವಾಮಿ, ಎಂ.ಶಿವಕುಮಾರ್, ವಿ.ಫಣೀಶ್, ಕವೀಶ್ ಗೌಡ, ಬಿ.ಎಂ ರಘು ಇನ್ನಿತರರಿದ್ದರು.

ಆಹಾರ ಸಾಮಗ್ರಿ ವಿತರಣೆ: ಕೇರಳದ ಕೈತಂಗ (ಹೆಲ್ಪಿಂಗ್ ಹ್ಯಾಂಡ್ಸ್) ಯುವಕರ ತಂಡ ಮತ್ತು ಮಯೂರ ಕನ್ನಡ ಯುವಕರ ಬಳಗದ ಸದಸ್ಯರು ಬಡವರಿಗೆ ಆಹಾರ ಸಾಮಗ್ರಿ ನೀಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿದರು.

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಡಾ.ರಾಜ್‌ಕುಮಾರ್ ಪ್ರತಿಮೆಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ನಂತರ ಕನ್ನಡ ಧ್ವಜ ಹಾರಿಸಿ 400 ಬಡ ಕುಟುಂಬದವರಿಗೆ ಆಹಾರ ಸಾಮಗ್ರಿ ವಿತರಿಸಲಾಯಿತು.

ಇದೇ ವೇಳೆ ಮಯೂರ ಕನ್ನಡ ಯುವಕರ ಬಳಗದ ಗೌರವಾಧ್ಯಕ್ಷ ಜಿ.ಶ್ರೀನಾಥ್ ಬಾಬು ಮಾತನಾಡಿ, ಆಂಗ್ಲಭಾಷಾ ವ್ಯಾಮೋಹಕ್ಕೆ ಸಿಲುಕಿ




ಮೈಸೂರು ನಗರ ಸಾರಿಗೆ ಸಂಸ್ಥೆಯ ಬಸ್ಸೊಂದರ ಮುಂದೆ ಭುವನೇಶ್ವರಿ ವಿಗ್ರಹ ಕೂರಿಸಿ ಅಲಂಕಾರ ಮಾಡಲಾಗಿತ್ತು.

ಕನ್ನಡ ಸಂಸ್ಕೃತಿಯನ್ನು ನಾಶವಾಗುತ್ತಿದೆ. ಆಧುನಿಕ ಯುಗದಲ್ಲಿ ಅನ್ಯ ಭಾಷೆಗಳ ಕಲಿಕೆ ಅನಿವಾರ್ಯ. ಅನ್ಯಭಾಷೆಗಳ ಕಲಿಯುವುದರೊಂದಿಗೆ ಕನ್ನಡವನ್ನು ಹೆಚ್ಚಾಗಿ ಬಳಸುವ, ಪ್ರೀತಿಸುವ ಮೂಲಕ ಉಳಿಸಿ, ಬೆಳೆಸುವಂತಾಗಬೇಕು ಎಂದರು

ಕೆ.ಆರ್.ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಮುಖಂಡರಾದ ಜಿ.ಶೇಖರ್, ಜಿ.ರಾಘವೇಂದ್ರ, ಕಿರಣ್, ಕಿಶೋರ್, ಧೀನ್ ತಂಬಿ, ನಿತಿನ್, ಜೊಯೆಲ್, ವಿಷ್ಣು ಮಲ್ಲೇಶ್, ಮಂಜುನಾಥ್, ಮಹಾನ್ ಫಯಾಸ್, ಶ್ರೀಕಾಂತ್ ಕಶ್ಯಪ್ ಇತರರಿದ್ದರು.

ಬಸ್ ಡಿಪೋದಲ್ಲಿ: ಮೈಸೂರು ಗ್ರಾಮಾಂತರ ವಿಭಾಗ ಘಟಕ–1ರಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ವೇಳೆ ಚಾಲಕ ಕಂ ನಿರ್ವಾಹಕ ಗಿರೀಶ್ ತಾವು ಚಾಲನೆ ಮಾಡುವ ಅಶ್ವಮೇಧ ಬಸ್‌ಗೆ ಅಲಂಕಾರ ಮಾಡಿ ಕನ್ನಡ ಪ್ರೇಮ ಮೆರೆದರು. ಕಾರ್ಯಕ್ರಮದಲ್ಲಿ ಘಟಕ ವ್ಯವಸ್ಥಾಪಕ ಗೀತಾ, ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.


ಕೇರಳದ ಕೈತಂಗ (ಹೆಲ್ಪಿಂಗ್ ಹ್ಯಾಂಡ್ಸ್) ಯುವಕರ ತಂಡ ಮತ್ತು ಮಯೂರ ಕನ್ನಡ ಯುವಕರ ಬಳಗದ ಸದಸ್ಯರು ಬಡವರಿಗೆ ಆಹಾರ ಸಾಮಗ್ರಿ ನೀಡುವ ಮೂಲಕ ಕನ್ನಡ ರಾಜ್ಯೋತ್ಸವ ಆಚರಿಸಿದರು.


ಮೈಸೂರಿನ ಡಾ.ರಾಜ್‌ಕುಮಾರ್ ಶಿವರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಮೈಸೂರಿನ ಡಾ.ರಾಜ್‌ಕುಮಾರ್ ಉದ್ಯಾನವನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ, ಡಾ.ರಾಜ್‌ಕುಮಾರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಸುದರ್ಶನ್, ಚಿತ್ರನಟ ಸೋಮಣ್ಣ ಬಿ.ಎಸ್.ರವಿ, ಮಹೇಶ್, ರವಿ, ರೇವಣ್ಣ ವಿಶ್ವನಾಥ್ ಮಂಜು ಉಪಸ್ಥಿತರಿದ್ದರು.

ವಸ್ತು ಪ್ರದರ್ಶನ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ರಾಜ್ಯದಲ್ಲಿರುವ ಅನ್ಯಭಾಷಿಕರಿಗೆ ಕನ್ನಡ ಕಲಿಸಬೇಕು

ಶಾಸಕ ಜಿ.ಟಿ.ದೇವೇಗೌಡ ಕರೆ


ವಿವಿಧ ಕ್ಷೇತ್ರದ ಸಾಧಕರಾದ ಮೈಸೂರಿನ ರಾಮಸನ್ಸ್ ಬೊಂಬೆ ಮನೆಯ ಆರ್.ಜಿ.ಸಿಂಗ್, ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಪ್ರಗತಿ ಪರ ಕೃಷಿಕ ಸೈಯದ್ ಘನಿ ಖಾನ್ ಅವರನ್ನು ಸನ್ಮಾನಿಸಲಾಯಿತು.

ಮೈಸೂರು, ನ.3(ಎಸ್‌ಪಿಎನ್)– ಕನ್ನಡ ಸಮೃದ್ಧ ಭಾಷೆ. ಹಾಗಾಗಿ ಅನ್ಯ ಭಾಷಿಗರೆದುರು ಕನ್ನಡಿಗರು ಅಂಜಿಕೊಳ್ಳುವುದು ಏಕೆ ಎಂದು ಮಾಜಿ ಸಚಿವರೂ ಆದ ಶಾಸಕ ಜಿ.ಟಿ.ದೇವೇಗೌಡರು ಪ್ರಶ್ನಿಸಿದರು.

ಮೈಸೂರು ದೊಡ್ಡಕೆರೆ ಮೈದಾನದಲ್ಲಿರುವ ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದ ಕನ್ನಡ ರಾಜೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಟಿಡಿ,ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲೆಯಾಳಂ ಸೇರಿದಂತೆ ಇತರೆ ಭಾಷಿಕರೆದುರು ನಾವು ಕನ್ನಡ ಮಾತನಾಡುವವರು ಹಿಂಜರಿಕೆ ಪಡೆಯಬಾರದು ಎಂದು ಹೇಳಿದರು.

ಕನ್ನಡ ಸಮೃದ್ಧವಾದ ಭಾಷೆ, ಎಲ್ಲರಿಗೂ ಅರ್ಥವಾಗುವ ಭಾಷೆ. ಉದ್ಯೋಗ, ಉದ್ಯಮ ಸೇರಿದಂತೆ ವಿವಿಧ ಉದ್ದೇಶಕ್ಕಾಗಿ ಬಂದು ನೆಲೆಯೂರಿರುವವರಿಗೂ ಕನ್ನಡ ಕಲಿಸುವ ಕೆಲಸವಾಗಬೇಕು. ಇಲ್ಲಿನ ಎಲ್ಲಾ ಸೌಲಭ್ಯಗಳನ್ನೆಲ್ಲಾ ಬಳಸಿಕೊಳ್ಳುತ್ತಿರುವ ಬೇರೆ ಭಾಷಿಕರು, ಇಲ್ಲಿನ ಭಾಷೆ ಕಲಿತುಕೊಳ್ಳಿ ಎಂದು ಹೇಳಲು ದಾಷ್ಟ್ಯ ನಮ್ಮಲ್ಲೂ ಬರಬೇಕು ಎಂದು ಧೈರ್ಯ ತುಂಬಿದರು.

ರಾಜ್ಯ ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡುತ್ತಿರುವ ಪರಿಣಾಮ ನಮ್ಮ ರೈತರು ಕೃಷಿ ಜಮೀನುಗಳನ್ನು ಕಳೆದುಕೊಂಡು ಕೂಲಿ ಕೆಲಸಕ್ಕೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳ ಸಂಪೂರ್ಣ ಅನುಷ್ಠಾನ ಈವರೆಗೂ ಸಾಧ್ಯವಾಗಿಲ್ಲ. ಕನ್ನಡಿಗರು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗದೆ ಪರದಾಡುವಂತಾಗಿದೆ ಎಂದು ಬೇಸರ ಹೊರಹಾಕಿದರು.

ನಮ್ಮ ಭಾಷೆಯನ್ನು ವಿರೋಧಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಬೇಕಿದೆ.ಅಲ್ಲದೆ, ನಾಡು–ನುಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರ ಹೆಜ್ಜೆಗಳನ್ನು ಹಾಕಬೇಕಿದೆ. ಇದಕ್ಕಾಗಿ ಕನ್ನಡಿಗರೆಲ್ಲೂ ಒಗ್ಗಟ್ಟಾಗಬೇಕು. ನಾಡಿನಲ್ಲಿ ಇರುವ ನಾವೆಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲೂ ಬರಬೇಕು ಎಂದು ಅಭಿಪ್ರಾಯಪಟ್ಟರು.

ಹಿಂದಿನ ವರ್ಷದಲ್ಲಿ ದಸರಾ ವಸ್ತು ಪ್ರದರ್ಶನ ಉದ್ಘಾಟನೆಯಾದರೂ ಜನರು ಇತ್ತ ಮುಖ ಮಾಡುತ್ತಿರಲಿಲ್ಲ. ಆದರೆ, ಈ ಬಾರಿ ಶಕ್ತಿ ಮೀರಿ ಒಳ್ಳೆಯ ಮೆರಗನ್ನು ದಸರಾ ವಸ್ತು ಪ್ರದರ್ಶನಕ್ಕೆ ಇಲ್ಲಿನ ಅಧ್ಯಕ್ಷರಾದ ಅಯೂಬ್‌ಖಾನ್ ನೀಡಿದ್ದು, ಅವರ ಈ ಕಾರ್ಯ ಶ್ಲಾಘನೀಯ ಎಂದರು.

ಈ ವೇಳೆ ವಿವಿಧ ಕ್ಷೇತ್ರದ ಸಾಧಕರಾದ ಮೈಸೂರಿನ ರಾಮಸನ್ಸ್ ಬೊಂಬೆ ಮನೆಯ ಆರ್.ಜಿ.ಸಿಂಗ್, ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಪ್ರಗತಿ ಪರ ಕೃಷಿಕ ಸೈಯದ್ ಘನಿ ಖಾನ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ, ಹಿರಿಯ ಸಾಹಿತಿ ಎಂ.ಕೃಷ್ಣೇಗೌಡ, ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಘುರಾಜೇ ಅರಸ್, ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಸಿಇಒ ರುದ್ರೇಶ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಶಕ್ತಿ ಯೋಜನೆ ನಡೆಸುವುದು ಸ್ವಲ್ಪ ಕಷ್ಟವಾಗುತ್ತಿದೆ: ಸಾರಿಗೆ ಸಚಿವ

ಬೆಂಗಳೂರು, ನ.3– ಶಕ್ತಿ ಯೋಜನೆ ನಡೆಸು ವುದು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಹೇಳಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ನಡೆಸುವುದು ಕಷ್ಟವಾಗುತ್ತಿದೆ. ಆದರೆ, ಯೋಜನೆಯನ್ನು ಯಾವುದೇ ಕಾರಣಕ್ಕು ನಿಲ್ಲಿಸುವುದಿಲ್ಲ ಮುಂದುವರೆಸುತ್ತೇವೆಂದು ಹೇಳಿದರು.

ಅನ್ನಭಾಗ್ಯ ಯೋಜನೆ ಅಡಿ ನೇರನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆ ಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಹೀಗಾಗಿ ಇದನ್ನು ನಡೆಸುವುದು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ. ಆದರೂ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ತಿಳಿಸಿದರು. ಕೆಲವು ಮಹಿಳೆಯರು ತಾವು ಟಿಕೆಟ್ ಖರೀದಿಸಿ ಪ್ರಯಾಣ ಮಾಡುತ್ತೇವೆ. ಶಕ್ತಿ ಯೋಜನೆ ಬೇಕಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಇದು ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ ಚಿತ್ರಮಂದಿರ	(ದೂ: 2521923)
ಉಗ್ರಾವತಾರ (ಕ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಬಘೀರ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಭೂಲ್ ಭುಲಯ್ಯ 3 (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಬಘೀರ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಬಘೀರ (ಕ)	4 ಪ್ರದರ್ಶನಗಳು
ರಾಜಕಮಲ್	
ಅಮರನ್ (ತ)	4 ಪ್ರದರ್ಶನಗಳು
ಸಂಗಂ	
ಭೂಲ್ ಭುಲಯ್ಯ 3 (ಹಿಂ)	4 ಪ್ರದರ್ಶನಗಳು
ಲಿಡೋ	
ಕೃಷ್ಣಂ ಪ್ರಣಯ ಸಖಿ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ವೇಟೇಯನ್ (ತ)	4 ಪ್ರದರ್ಶನಗಳು
ಪ್ರಭಾ	
ಅಂಜದಗಂಡು (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್
ದೂ : 4240422/4241800

ಸ್ಕ್ರೀನ್ 1	ಲಕ್ಕಿ ಭಾಸ್ಕರ್ (ತೆ): ಬೆ.10.30ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ವೇನಂ ದಿ ಲಾಸ್ಟ್ ಡ್ಯಾನ್ಸ್ (3ಡಿ)(ಇಂ): ಮ.1.30ಕ್ಕೆ, ಲಕ್ಕಿ ಭಾಸ್ಕರ್ (ಮ): ರಾ.9.55ಕ್ಕೆ
ಸ್ಕ್ರೀನ್ 2	ವೇನಂ ದಿ ಲಾಸ್ಟ್ ಡ್ಯಾನ್ಸ್ (3ಡಿ)(ಇಂ): ಬೆ.10.55ಕ್ಕೆ, ಬ್ಲಡಿ ಬೆಗ್ಗರ್ (ತ): ಮ.1.20ಕ್ಕೆ, ಬ್ರದರ್ (ತ): ಸಂ.4.20ಕ್ಕೆ, ಬಘೀರ (ಕ): ರಾ.7.05ಕ್ಕೆ, ಕ (ತೆ): ರಾ.10.10ಕ್ಕೆ.
ಸ್ಕ್ರೀನ್ 3	ಅಮರನ್ (ತ): ಬೆ.10.05ಕ್ಕೆ, ಮ.1.15ಕ್ಕೆ, ರಾ.7ಕ್ಕೆ, ರಾ.10.15ಕ್ಕೆ, ಅನ್ನ (ಕ): ಸಂ.4.30ಕ್ಕೆ.
ಸ್ಕ್ರೀನ್ 4	ಬಘೀರ (ಕ): ಬೆ.10ಕ್ಕೆ, ಮ.1.05ಕ್ಕೆ, ಸಂ.4.10ಕ್ಕೆ, ರಾ.7.15ಕ್ಕೆ, ರಾ.10.20ಕ್ಕೆ

ಐನಾಕ್ಸ್ ಮೂವೀಸ್
ದೂ : 2533444 / 2433456

ಸ್ಕ್ರೀನ್ 1	ಬ್ಯಾಡ್ ನ್ಯೂಸ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ರಾ.10ಕ್ಕೆ.
ಸ್ಕ್ರೀನ್ 2	ಕಲ್ಕಿ 2898 ಎಡಿ (ಕ): ಬೆ.11.40ಕ್ಕೆ, ಸಂ.6.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.3.20ಕ್ಕೆ, ರಾ.9.45ಕ್ಕೆ.
ಸ್ಕ್ರೀನ್ 3	ಇಂಡಿಯನ್ 2 (ತ): ಬೆ.9.40ಕ್ಕೆ, ಸಂ.4.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.1.20ಕ್ಕೆ, ರಾ.7.45ಕ್ಕೆ, ಡಾರ್ಲಿಂಗ್ ವೈ ದಿಸ್ ಕೊಲವರಿ (ತೆ): ರಾ.10.30ಕ್ಕೆ.
ಸ್ಕ್ರೀನ್ 4	ವಿದ್ಯಾರ್ಥಿ ವಿದ್ಯಾರ್ಥಿನಿಯರೇ (ಕ): ಬೆ.11.30ಕ್ಕೆ, ಕಲ್ಕಿ 2898 ಎಡಿ (3ಡಿ)(ತೆ): ಮ.2.50ಕ್ಕೆ, ಹಿರಣ್ಯ (ಕ): ಸಂ.6.30ಕ್ಕೆ, ಕಲ್ಕಿ 2898 ಎಡಿ (ಹಿಂ): ರಾ.9.30ಕ್ಕೆ.

ಮೈಸೂರು ವಿಷನ್ ಸಿನಿಮಾ
ದೂ : 0821–2973519

ಸ್ಕ್ರೀನ್ 1	ವೆಟ್ಟೈಯನ್ (ತ): ಮ.1ಕ್ಕೆ, ಎಲ್ಲಿಗೆ ಪಯಣ ಯಾವುದೋ ದಾರಿ (ಕ): ಸಂ.4ಕ್ಕೆ, ಮಾರ್ಟಿನ್ (ಕ): ಸಂ.6.30ಕ್ಕೆ, ವೆಟ್ಟೈಯನ್ (ತ): ರಾ.9.15ಕ್ಕೆ.
ಸ್ಕ್ರೀನ್ 2	ವೇನಂ ದಿ ಲಾಸ್ಟ್ ಡ್ಯಾನ್ಸ್ (3ಡಿ)(ಇಂ): ಮ.1.30ಕ್ಕೆ, ಸಂ.4ಕ್ಕೆ, ರಾ.7ಕ್ಕೆ.
ಸ್ಕ್ರೀನ್ 3	ಯಲಾಕುನ್ನಿ (ಕ): ಮ.1.30ಕ್ಕೆ, ಒಬ್ಬಟ್ಟು (ಕ): ಸಂ.4.30ಕ್ಕೆ, ಉದಾಹರಣೆ (ಕ): ರಾ.7ಕ್ಕೆ, ವೇನಂ ದಿ ಲಾಸ್ಟ್ ಡ್ಯಾನ್ಸ್ (3ಡಿ)(ಇಂ): ರಾ.9.15ಕ್ಕೆ.
ಸ್ಕ್ರೀನ್ 4	ಮಾರ್ಟಿನ್ (ಕ): ಮ.1.10ಕ್ಕೆ, ಯಲಾಕುನ್ನಿ (ಕ): ಮ.3.55ಕ್ಕೆ, ವೆಟ್ಟೈಯನ್ (ತ): ಸಂ.6.30ಕ್ಕೆ, ಪಣಿ (ಮ): ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್
ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ, ಮೊ.ಸಂ: 8951357139

ಕಿಂಗ್‌ಡಮ್ ಆಫ್ ದಿ ಪ್ಲಾನೆಟ್ ಆಫ್ ದಿ ಎಪಿಸ್ (ಇಂ): ಬೆ.10ಕ್ಕೆ, ಮ.1.05ಕ್ಕೆ, ಸಂ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ, ಶ್ರೀಕಾಂತ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4.25ಕ್ಕೆ, ರಾ.7ಕ್ಕೆ, ರಾ.10.15ಕ್ಕೆ, ಸ್ಟಾರ್ (ತ): ಬೆ.11.45ಕ್ಕೆ, ಮ.3.05ಕ್ಕೆ, ಸಂ.6.25ಕ್ಕೆ, ರಾ.9.45ಕ್ಕೆ, ಅರಮನೈ 4 (ತ): ಮ.12.30ಕ್ಕೆ, ಪ್ರತಿನಿಧಿ 2 (ತೆ): ಮ.12.55ಕ್ಕೆ, ರಾ.9.15ಕ್ಕೆ, ರಾಮನ ಅವತಾರ (ಕ): ಮ.3.40ಕ್ಕೆ, ಅಂಜನೀಪುತ್ರ (ಕ): ಸಂ.4ಕ್ಕೆ, ಗ್ರೇ ಗೇಮ್ಸ್ (ಕ): ಸಂ.6.35ಕ್ಕೆ, ಕೃಷ್ಣಮ್ಮ (ತೆ): ರಾ.7.25ಕ್ಕೆ, ಮಾರಿವಿಲ್ಲಿನ್ ಗೋಪುರಂಗಲ್ (ಮ): ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಉಪಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ, ಜೆಡಿಎಸ್‌ನಿಂದ ವಕ್ಫ್ ವಿವಾದ ಸೃಷ್ಟಿ

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

ಮೈಸೂರು, ನ.3(ಎಂಟಿವೈ)– ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉಪ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ವಕ್ಫ್‌ಬೋರ್ಡ್ ವಿಚಾರವನ್ನು ವಿವಾದವಾಗಿಸಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.



ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್‌ನಿಂದ ರೈತರಿಗೆ ನೀಡಿದ್ದ ನೋಟಿಸ್ ವಾಪಸ್ ಪಡೆದು, ರೈತರ ರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಆದರೂ, ಉಪ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳುವುದಕ್ಕಾಗಿ ವಕ್ಫ್‌ಬೋರ್ಡ್ ವಿಚಾರವನ್ನು ಮುಂದಿಟ್ಟುಕೊಂಡು ಹಿಂದೂ ಮತ್ತು ಮುಸ್ಲಿಂ ಎಂದು ಕೋಮು ಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ. ಉಪ ಚುನಾವಣೆಯಲ್ಲಿ ಲಾಭ ಪಡೆಯುವುದೇ ಇವರ ಉದ್ದೇಶವಾಗಿದೆ. ವಕ್ಫ್‌ಗೆ ಸಂಬಂಧಿಸಿದಂತೆ ಸಚಿವ ಎಂ.ಬಿ.ಪಾಟೀಲ್ ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದರು.

ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮುಖ್ಯಮಂತ್ರಿ ಆಗಿದ್ದಾಗ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 33 ಎಕರೆಯಷ್ಟು ಭೂಮಿಯನ್ನು ವಕ್ಫ್ ಆಸ್ತಿ ಎಂದು ಬರೆದು ಕೊಟ್ಟಿದ್ದಾರೆ. ಇದನ್ನೇಕೆ ಬಿಜೆಪಿ ನಾಯಕರು ಪ್ರಶ್ನೆ ಮಾಡುತ್ತಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಜಯಪುರದಲ್ಲೇ ಸುಮಾರು 109 ಪ್ರಕರಣದಲ್ಲಿ ಕಲಂ ನಂಬರ್ 9 ರಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಲಾಗಿದೆ. ವಿಜಯಪುರದಲ್ಲಿ 3 ಪ್ರಕರಣದಲ್ಲಿ 11 ಎಕರೆಗೆ ನೋಟಿಸ್ ಕೊಡಲಾಗಿದೆ. ಆದರೆ ಬಿಜೆಪಿಯವರು 1400 ಎಕರೆ ಎಂದು ಸುಳ್ಳು ಹೇಳಿ ಕೋಮು ಸೌಹಾರ್ದತೆ ಕದಡಲು ಹವಣಿಸುತ್ತಿದ್ದಾರೆ ಎಂದು ದೂರಿದರು.

ಪ್ರಚಾರದ ಗೀಳು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಸಿಎಂ ಸಿದ್ದರಾಮಯ್ಯ ಅವರಿಗೆ ಒಂದು ಪತ್ರ ಬರೆದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಿಎಂಗೆ ಯಾರೇ ಆಗಲಿ ಮನವಿ ಪತ್ರ ಬರೆದರೂ ಅದಕ್ಕೆ ಸಿಎಂ ಕಚೇರಿಯಿಂದ ಪ್ರತಿಕ್ರಿಯೆ ಬರುವುದು ಸಹಜ. ಇದನ್ನೇ ದೊಡ್ಡದು ಮಾಡಿಕೊಂಡು ಶಾಸಕ ಶ್ರೀವತ್ಸ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಮುಡಾದ 5 ಸಾವಿರ ಕೋಟಿ ಹಗರಣದ ಬಗ್ಗೆ ಹಾಗೂ 5 ಸಾವಿರ ಸೈಟುಗಳು ಯಾರು ಯಾರಿಗೆ ಹಂಚಿಕೆಯಾಗಿವೆ ಎಂಬ ಬಗ್ಗೆ ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

50:50 ಅನುಪಾತ ಜಾರಿಗೆ ತಂದದ್ದು ಬಿಜೆಪಿ: ಮುಡಾದಲ್ಲಿ 50:50 ಅನುಪಾತದ ನಿವೇಶನ ಹಂಚಿಕೆ ಜಾರಿಗೆ ತಂದಿದ್ದು, ಈ ಹಿಂದಿನ ಬಿಜೆಪಿ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಮೇಜ್‌ಗೆ ಡಾಮೇಜ್ ಮಾಡಬೇಕೆಂಬ ಏಕೈಕ ಉದ್ದೇಶದಿಂದ ಬಿಜೆಪಿ ನಾಯಕರು ಮುಡಾ ಹಗರಣವನ್ನು ದೊಡ್ಡಮಟ್ಟದಲ್ಲಿ ಬಿಂಬಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಸೇರಿದ ಎಷ್ಟು ನಿವೇಶನಗಳಿವೆ ಎನ್ನುವುದನ್ನು ಪಟ್ಟಿ ಮಾಡಿ, ಲೋಕಾಯುಕ್ತ ಅಥವಾ ತನಿಖಾಧಿಕಾರಿಗಳಿಗೆ ನೀಡಲಿ ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ವಕ್ತಾರ ಕೆ.ಮಹೇಶ್ ಇನ್ನಿತರರು ಇದ್ದರು.

ವ್ಯಕ್ತಿಯ ಕತ್ತು ಕೊಯ್ದು ಹತ್ಯೆ ಮಾಡಿ ವಾಮಾಚಾರದಂತೆ ಬಿಂಬಿಸಿದ್ದ ಪ್ರಕರಣ ಬಯಲಿಗೆ

ಹತ್ಯೆಗೀಡಾದವನ ಪತ್ನಿ, ಇಬ್ಬರು ಪ್ರಿಯಕರರ ಬಂಧನ

● ಪತ್ನಿಯೇ ಪತಿರಾಯನ ಕತ್ತು ಕೊಯ್ದಳು ● ಪ್ರಿಯಕರರಲ್ಲಿ ಈಕೆ ಒಬ್ಬನಿಗೆ ಚಿಕ್ಕಮ್ಮ, ಮತ್ತೊಬ್ಬನಿಗೆ ಅತ್ತೆ


ಹತ್ಯೆಗೀಡಾದ ಸದಾಶಿವ


ರಾಜೇಶ್ವರಿ


ಶಿವಯ್ಯ


ರಂಗಸ್ವಾಮಿ

ಮಲ್ಕುಂಡಿ, ನ.3–ವ್ಯಕ್ತಿಯನ್ನು ಕತ್ತು ಕೊಯ್ದು ಹತ್ಯೆ ಮಾಡಿ ಶವದ ಪಕ್ಕದಲ್ಲಿ ವೀಳ್ಯದೆಲೆ, ಅರಿಶಿಣ–ಕುಂಕುಮ ಹಾಗೂ ಕಾಣಿಕೆ ಇಟ್ಟು ವಾಮಾಚಾರದಂತೆ ಬಿಂಬಿಸಿದ್ದ ಪ್ರಕರಣವನ್ನು ಭೇದಿಸುವಲ್ಲಿ ಮೈಸೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಲ್ಕುಂಡಿ ಗ್ರಾಮದ ಸದಾಶಿವ(48) ಎಂಬಾತನೇ ಹತ್ಯೆಗೀಡಾದವನಾಗಿದ್ದು, ಈತನ ಪತ್ನಿ ರಾಜೇಶ್ವರಿ (35), ಪ್ರಿಯಕರರಾದ ಕೊಲೆಗೀಡಾದವನು ಅಕ್ಕನ ಮಗ ಆಟೋ ಚಾಲಕ ಶಿವಯ್ಯ ಅಲಿಯಾಸ್ ಶಿವಪ್ಪ(33) ಮತ್ತು ಅಣ್ಣನ ಮಗ ಸೆಂಟ್ರಿಂಗ್ ಕೆಲಸಗಾರ ರಂಗಸ್ವಾಮಿ(38) ಬಂಧಿತರಾಗಿದ್ದು, ಇವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ವಿವರ: ಅಕ್ಟೋಬರ್ 18ರಂದು ಬೆಳಗ್ಗೆ 6.30ರ ವೇಳೆಯಲ್ಲಿ ಮಲ್ಕುಂಡಿ ಸಮೀಪದ ಮಡುವಿನಹಳ್ಳಿ ಸರ್ಕಾರಿ ಶಾಲೆಗೆ ಹೊಂದಿಕೊಂಡಂತಿರುವ ಪ್ರದೇಶದಲ್ಲಿ ಮಲ್ಕುಂಡಿ ಗ್ರಾಮದ ಸದಾಶಿವ ಎಂಬಾತ ಕತ್ತು ಕೊಯ್ದ ಸ್ಥಿತಿಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದ. ಈತನ ಪಕ್ಕದಲ್ಲಿ ಅರಿಶಿಣ–ಕುಂಕುಮ, ವೀಳ್ಯದೆಲೆ ಹಾಗೂ 101 ರೂ. ಕಾಣಿಕೆ ಇಟ್ಟು ವಾಮಾಚಾರಕ್ಕಾಗಿ ಈತನ ಕತ್ತು ಕೊಯ್ಯಲಾಗಿದೆ ಎಂದು ಬಿಂಬಿಸಲಾಗಿತ್ತು. ಸದಾಶಿವನನ್ನು ಕಂಡ ಗ್ರಾಮಸ್ಥರು ತಕ್ಷಣವೇ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕೊಂಡೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದ. ಈ ಸಂಬಂಧ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ರಾಮಕ್ಕೆ ವಾಮಾಚಾರಿಗಳು ಪ್ರವೇಶಿಸಿ ಪೌರ್ಣಿಮೆ ದಿನ ಸದಾಶಿವನ ಕತ್ತು ಕೊಯ್ದು ವಾಮಾಚಾರ ನಡೆಸಿದ್ದಾರೆ ಎಂದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಎಸ್ಪಿ ಎನ್. ವಿಷ್ಣುವರ್ಧನ್ ಅವರು, ಹೆಚ್ಚುವರಿ ಜಿಲ್ಲಾ ಎಸ್ಪಿ–2 ಎಲ್.ನಾಗೇಶ್ ನೇತೃತ್ವದಲ್ಲಿ ನಂಜನಗೂಡು ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್ ಮನೋಜ್ ಕುಮಾರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ರಸೂಲ್ ಪಾಗವಾಲೆ, ಚೇತನ್ ಕುಮಾರ್, ಎಎಸ್‌ಐ ಸತೀಶ್, ಸಿಬ್ಬಂದಿಗಳಾದ ಅಬ್ದುಲ್ ಲತೀಫ್, ಅಶೋಕ್, ಭಾಸ್ಕರ, ಶಿವಕುಮಾರ್, ದೊಡ್ಡಯ್ಯ, ಮಹೇಶ್, ಆಶಾ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿದ್ದರು.

ಸವಾಲಾಗಿ ಪರಿಣಮಿಸಿದ್ದ ಈ ಪ್ರಕರಣದ ಬೆನ್ನು ಹತ್ತಿದ ವಿಶೇಷ ತಂಡಕ್ಕೆ ಹತ್ಯೆಗೀಡಾದ ಸದಾಶಿವ ದಿನಂಪ್ರತಿ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಆಗಾಗ್ಗೆ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಮನೆಯ ಅಕ್ಕಪಕ್ಕದವರೇ ಆದ ಸದಾಶಿವನ ಅಕ್ಕನ ಮಗ ಶಿವಯ್ಯ ಮತ್ತು ಅಣ್ಣನ ಮಗ ರಂಗಸ್ವಾಮಿಯೊಂದಿಗೆ ಸದಾಶಿವನ ಪತ್ನಿ ರಾಜೇಶ್ವರಿಗೆ ಅಕ್ರಮ ಸಂಬಂಧ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಿದಾಗ ಸದಾಶಿವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸ್ಥಳದಲ್ಲಿ ಹಳೆಯ ಚಾಕುವೊಂದೂ ಕೂಡ ಪತ್ತೆಯಾದದ್ದನ್ನು ಆಧರಿಸಿ ರಾಜೇಶ್ವರಿಯನ್ನು ತೀವ್ರ ತನಿಖೆಗೊಳಪಡಿಸಿದಾಗ ಸದರಿ ಚಾಕು ಆಕೆಯ ಮನೆಯದೇ ಎಂಬುದು ಮೊದಲಿಗೆ ತಿಳಿದು ಬಂದಿದೆ.

ಪತ್ನಿಯೇ ಕತ್ತು ಕೊಯ್ದಳು: ಗಂಡನ ಕಿರುಕುಳ ಹಾಗೂ ಪ್ರಿಯಕರರ ಮೇಲಿನ ವ್ಯಾಮೋಹದಿಂದಾಗಿ ರಾಜೇಶ್ವರಿ ಪತಿ ಸದಾಶಿವನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾಳೆ. ರಾಜೇಶ್ವರಿ, ಶಿವಯ್ಯ ಮತ್ತು ರಂಗಸ್ವಾಮಿ ಪರಸ್ಪರ ಚರ್ಚಿಸಿ ಪೌರ್ಣಿಮೆ ದಿನದಂದು ಆತನನ್ನು ಹತ್ಯೆ ಮಾಡಿ, ವಾಮಾಚಾರ ನಡೆದಂತೆ ಬಿಂಬಿಸಿದರೆ ತಾವು ಸಿಕ್ಕಿಬೀಳುವುದಿಲ್ಲ ಎಂದು ಯೋಜನೆ ರೂಪಿಸಿಕೊಂಡಿದ್ದಲ್ಲದೆ, ಸದಾಶಿವನ ಕತ್ತು ಕೊಯ್ಯಬೇಕಾದ ಸ್ಥಳವನ್ನು ಗುರುತಿಸಿಕೊಂಡು ಬಂದಿದ್ದರು. ಅದರಂತೆ ಅ.17ರಂದು ರಾತ್ರಿ ಪೌರ್ಣಿಮೆ ದಿನ ರಾತ್ರಿ ಸದಾಶಿವನಿಗೆ ಮನೆಯಲ್ಲೇ ಕಂಠಪೂರ್ತಿ ಕುಡಿಸಿದ್ದಾರೆ. ಮತ್ತಿನಲ್ಲಿ ಅರೆಪ್ರಜ್ಞಾವಸ್ಥೆ ತಲುಪಿದ್ದ ಅವನನ್ನು ಅಂದು ರಾತ್ರಿ 2 ಗಂಟೆ ಸುಮಾರಿನಲ್ಲಿ ಶಿವಯ್ಯನ ಆಟೋದಲ್ಲಿ ಮಡುವಿನಹಳ್ಳಿಯ ಶಾಲೆಯ ಬಳಿಗೆ ಮೂವರು ಕೊಂಡೊಯ್ದಿದ್ದಾರೆ. ಶಿವಯ್ಯ ಮತ್ತು ರಂಗಸ್ವಾಮಿ ಸದಾಶಿವನ ಕೈಕಾಲುಗಳನ್ನು ಹಿಡಿದುಕೊಂಡರೆ, ಪತ್ನಿ ರಾಜೇಶ್ವರಿಯೇ ಮನೆಯಿಂದ ಕೊಂಡೊಯ್ದಿದ್ದ ಚಾಕುವಿನಿಂದ ಪತಿಯ ಕತ್ತನ್ನು ಕೊಯ್ದಿದ್ದಾಳೆ. ರಕ್ತಸ್ರಾವದಿಂದ ಸದಾಶಿವ ನರಳುತ್ತಿದ್ದರೆ ಆತನ ಪಕ್ಕದಲ್ಲೇ ಅರಿಶಿಣ–ಕುಂಕುಮ, ವೀಳ್ಯದೆಲೆ ಮತ್ತು 101 ರೂ. ಕಾಣಿಕೆ ಹಾಕಿ ವಾಮಾಚಾರ ನಡೆದಿರುವಂತೆ ಬಿಂಬಿಸಿ ತಮ್ಮ ತಮ್ಮ ಮನೆ ಸೇರಿದ್ದಾರೆ.

ಅಕ್ಟೋಬರ್ 18ರಂದು ಬೆಳಗ್ಗೆ ಇನ್ನೂ ಜೀವಂತವಿದ್ದ ಸದಾಶಿವನನ್ನು ಗ್ರಾಮಸ್ಥರು ಕೆಆರ್.ಆಸ್ಪತ್ರೆಗೆ ಕೊಂಡೊಯ್ದಾಗ ಹಾಗೂ ಆತ ಸಾವನ್ನಪ್ಪಿದ ನಂತರ ನಡೆದ ಕಾರ್ಯಗಳಲ್ಲಿ ರಾಜೇಶ್ವರಿ, ಪ್ರಿಯಕರರುಗಳೂ ಆದ ಶಿವಯ್ಯ ಮತ್ತು ರಂಗಸ್ವಾಮಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮೇಲೆ ಯಾವುದೇ ಸಂಶಯ ಬಾರದಂತೆ ನಡೆದುಕೊಂಡಿದ್ದಾರೆ ಎಂಬುದು ವಿಶೇಷ ತಂಡ ನಡೆಸಿದ ತನಿಖೆಯಿಂದ ಬಯಲಾಗಿದೆ. ಮೂವರನ್ನೂ ನ.2ರಂದು ಬಂಧಿಸಿದ ಪೊಲೀಸರು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಎಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸವಾಲಾದ ಪ್ರಕರಣವನ್ನು ಭೇದಿಸಿದ ಅಡಿಷನಲ್ ಎಸ್ಪಿ ಎಲ್.ನಾಗೇಶ್ ನೇತೃತ್ವದ ತಂಡವನ್ನು ಪ್ರಶಂಸಿಸಿರುವ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ಅವರು ಈ ವಿಶೇಷ ತಂಡಕ್ಕೆ ನಗದು ಬಹುಮಾನ ಘೋಷಿಸಿದ್ದಾರೆ.



ಮಂಡ್ಯದ ಸರ್ಕಾರಿ ಶಾಲೆ, ಹಿಂದೂ ದೇಗುಲವೂ ವಕ್ಫ್ ಆಸ್ತಿ!

ಗ್ರಾಮಸ್ಥರ ಆಕ್ರೋಶ, ವಕ್ಫ್ ಮಂಡಳಿ ವಜಾಗೊಳಿಸಲು ಆಗ್ರಹ

ಮಂಡ್ಯ, ನ.3–ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಸರ್ವೆ ನಂ.215ರ 30 ಗುಂಟೆ ಜಾಗದಲ್ಲಿ ಸರ್ಕಾರಿ ಶಾಲೆ ಇದೆ. ಈ ಶಾಲೆಯ ಜಾಗದ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮೂದಾಗಿದೆ. ಸರ್ಕಾರಿ ಶಾಲೆ ಜಾಗ ಕಬಳಿಕೆಗೆ ಮುಂದಾದ ವಕ್ಫ್ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ಕಿಡಿಕಾರಿ ರಾಜ್ಯದ ವಕ್ಫ್ ಮಂಡಳಿ ವಜಾಗೊಳಿಸಲು ಆಗ್ರಹಿಸಿದ್ದಾರೆ.

ದೇವಸ್ಥಾನದ ಜಾಗವೂ ತನ್ನದು ಎಂದ ವಕ್ಫ್: ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಪಹಣಿಯಲ್ಲಿಯೂ ವಕ್ಫ್ ಆಸ್ತಿ ಎಂದು ನಮೂದಾಗಿದೆ. ರಾಜ್ಯದಾದ್ಯಂತ ವಕ್ಫ್ ವಿಚಾರದ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ದೇಗುಲದ ಆಸ್ತಿ ದಾಖಲೆ ನೋಡಿದ ಗ್ರಾಮಸ್ಥರಿಗೆ ಶಾಕ್ ಆಗಿದೆ. ಆಕ್ರೋಶಗೊಂಡಿರುವ ಭಕ್ತರು, ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಕಳೆದ ಹಲವು ವರ್ಷಗಳಿಂದ ಚಿಕ್ಕಮ್ಮ ಚಿಕ್ಕದೇವಿ ದೇವಸ್ಥಾನದ ಹೆಸರು ಪಹಣಿಯಲ್ಲಿ ಬರುತ್ತಿತ್ತು. ತಲತಲಾಂತರದಿಂದ ಚಿಕ್ಕಮ್ಮ ಚಿಕ್ಕದೇವಿಗೆ ಗ್ರಾಮದ ಜನರಿಂದ ಪೂಜಾದಿಗಳು ನೆರವೇರುತ್ತಿದೆ. ಹಲವು ದಶಕಗಳ ಹಿಂದೆಯೇ ಗ್ರಾಮಸ್ಥರ ಸಹಾಯದಿಂದ ದೇಗುಲ ನಿರ್ಮಾಣವಾಗಿದೆ ಭೂ ದಾಖಲೆ ಕೂಡ ಚಿಕ್ಕಮ್ಮ ಚಿಕ್ಕದೇವಿ ಹೆಸರಲ್ಲಿಯೇ ಇತ್ತು ಎನ್ನುತ್ತಿದ್ದಾರೆ ಗ್ರಾಮಸ್ಥರು. ಆದರೆ, ಒಂದು ವರ್ಷದ ಹಿಂದೆ ದಿಢೀರಾಗಿ 'ವಕ್ಫ್ ಆಸ್ತಿ' ಎಂದು ನಮೂದಿಸಲಾಗಿದೆ. ಸರ್ವೆ ನಂಬರ್ 74ರಲ್ಲಿರುವ ದೇಗುಲ ಹಾಗೂ ದೇಗುಲಕ್ಕೆ ಸೇರಿ 6 ಗುಂಟೆ ಜಾಗ ವಕ್ಫ್ ಆಸ್ತಿ ಎಂದು ನಮೂದಾಗಿದೆ.

ವಕ್ಫ್ ಒಡೆತನದಲ್ಲಿ ದೇಗುಲವಿದೆ ಎಂಬ ಆರ್‌ಟಿಸಿ ಹಾಗೂ ಭೂ ದಾಖಲೆ ನೋಡಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಉಪವಿಭಾಗಾಧಿಕಾರಿ ಸೂಚನೆ ಮೇರೆಗೆ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದೆ ಎಂದು ಆರೋಪಿಸಿರುವ ಅವರು, ನಮ್ಮೂರಲ್ಲಿ ಮುಸ್ಲಿಂ ಪ್ರಾಬಲ್ಯವೂ ಇಲ್ಲ. ದೇವಾಲಯದ ಹೆಸರಲ್ಲಿದ್ದ ಆಸ್ತಿಯನ್ನು ವಕ್ಫ್‌ಗೆ ಸೇರಿಸುವಂತೆ ಗ್ರಾಮಸ್ಥರು ಪತ್ರ ಬರೆದಿಲ್ಲ. ಆದರೆ ಅದ್ಹೇಗೆ ಗ್ರಾಮಸ್ಥರ ಗಮನಕ್ಕೂ ಬಾರದೇ ವಕ್ಫ್ ಆಸ್ತಿ ಎಂದು ದಾಖಲಾಗಿದೆ? ಇದರ ಹಿಂದೆ ಹಲವು ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ದೇಗುಲವಲ್ಲದೇ ರೈತರ ಜಮೀನಿನ ದಾಖಲೆಯನ್ನೂ ತಿದ್ದಿರುವ ಶಂಕೆ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು, ಕೂಡಲೇ ದೇಗುಲ ಹಾಗೂ ದೇಗುಲದ ಜಾಗ ವಕ್ಫ್ ಆಸ್ತಿ ಎಂದು ಪಹಣಿಯಲ್ಲಿರುವುದನ್ನು ತಿದ್ದುಪಡಿ ಮಾಡಬೇಕು, ದೇಗುಲದ ಆಸ್ತಿಯೆಂದು ನಮೂದಾಗಬೇಕು ಎಂದು ಆಗ್ರಹಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ, ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕಿಳಿಯುವ ಎಚ್ಚರಿಕೆ ನೀಡಿದ್ದಾರೆ.

ಚೀನಾದ ಪ್ರಾಚೀನ ಗ್ರಂಥಗಳಲ್ಲಿ ರಾಮಾಯಣದ ಉಲ್ಲೇಖ



ಬೀಜಿಂಗ್, ನ3– ಬೌದ್ಧ ಧರ್ಮಕ್ಕೆ ಸಂಬಂಧಿಸಿ ಚೀನಾದಲ್ಲಿ ದೊರೆತ ಪ್ರಾಚೀನ ಗ್ರಂಥಗಳಲ್ಲಿ ರಾಮಾಯಣದ ಉಲ್ಲೇಖಗಳಿವೆ. ಹೀಗಾಗಿ, ಚೀನಾದ ಇತಿಹಾಸದಲ್ಲಿಯೂ ಹಿಂದೂ ಧರ್ಮದ ಪ್ರಭಾವ ಇದೆ ಎಂಬುದಾಗಿ ವಿದ್ವಾಂಸರು ಇದೇ ಮೊದಲ ಬಾರಿ ಹೇಳಿದ್ದಾರೆ.

'ರಾಮಾಯಣ ಒಂದು ಕಾಲಾತೀತ ಮಾರ್ಗದರ್ಶಿ' ಎಂಬ ವಿಚಾರದಲ್ಲಿ ಭಾರತೀಯ ರಾಯಭಾರ ಕಚೇರಿಯು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಚೀನಾದ ಹಲವು ವಿದ್ವಾಂಸರು ಧರ್ಮದ ಪ್ರಭಾವದ ಕುರಿತು ಮಾತನಾಡಿದ್ದಾರೆ. ರಾಮಾಯಣವು ಚೀನಾಕ್ಕೆ ತಲುಪಿದ ಕುರಿತು, ಚೀನಾದ ಕಲೆ ಮತ್ತು ಸಾಹಿತ್ಯದ ಮೇಲೆ ಪ್ರಭಾವದ ಕುರಿತು ತಮ್ಮ ದೀರ್ಘ ಕಾಲದ ಸಂಶೋಧನೆಗೆ ಸಂಬಂಧಿಸಿ ವಿದ್ವಾಂಸರು ಮಾತನಾಡಿದ್ದಾರೆ.

ಧಾರ್ಮಿಕ ಮತ್ತು ಜಾತ್ಯತೀತ ಜಗತ್ತುಗಳು ಬೆಸೆದುಕೊಂಡ ರೀತಿಯಲ್ಲಿ ರಾಮಾಯಣವು ಬೇರೆ ಸಂಸ್ಕೃತಿಗಳ ಮೇಲೆ ಗಣನೀಯ ಪ್ರಭಾವ ಬೀರಿದೆ ಎಂದು ಪ್ರಾಧ್ಯಾಪಕ ಡಾ. ಜಿಯಾಂಗ್ ಜಿಂಗ್‌ಕುಯ್ ಹೇಳಿದ್ದಾರೆ.

ಚೀನಾದ ಬಹುಸಂಖ್ಯಾತರ ಹ್ಯಾನ್ ಸಂಸ್ಕೃತಿಯ ಮೇಲೆಯೂ ರಾಮಾಯಣದ ಪ್ರಭಾವ ಇದೆ. ಟಿಬೆಟ್ ಸಂಸ್ಕೃತಿಯು ಈ ಮಹಾಕಾವ್ಯವನ್ನು ಮರುವ್ಯಾಖ್ಯಾನಿಸಿದ್ದು ಹೊಸ ಅರ್ಥಗಳನ್ನು ನೀಡಿದೆ ಎಂದು ಅವರು ವಿವರಿಸಿದ್ದಾರೆ. ರಾಮಾಯಣವು ಬೌದ್ಧ ಧರ್ಮಗ್ರಂಥಗಳ ಮೂಲಕ ಚೀನಾಗೆ ಪ್ರವೇಶಿಸಿದೆ. ಬೌದ್ಧ ಹಸ್ತಪ್ರತಿಗಳಲ್ಲಿ ದಶರಥ ಹಾಗೂ ಹನುಮಂತನನ್ನು ಬೌದ್ಧ ಧರ್ಮೀಯ ಪಾತ್ರಗಳೆಂದು ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ಚೀನಾದ ಪುರಾಣ ಕಾವ್ಯಗಳಲ್ಲಿ ಕಂಡುಬರುವ 'ಸುನ್ ವುಕೊಂಗ್' ಪಾತ್ರವು ಮೂಲತಃ ರಾಮಾಯಣದ ಹನುಮಂತನದು ಎಂದು ಬಹುತೇಕ ಎಲ್ಲ ವಿದ್ವಾಂಸರೂ ಒಪ್ಪಿಕೊಳ್ಳುತ್ತಾರೆ. ಅದು ಸ್ಥಳೀಯ ಪಾತ್ರ ಎಂದು ಕೆಲವರು ವಾದಿಸಿದರೂ, ಅದನ್ನು ಒಪ್ಪಲಾಗುವುದಿಲ್ಲ. ಹಿಂದೂ ಧಾರ್ಮಿಕ ಕೃತಿಗಳಿಂದ ಹನುಮಂತನ ಪಾತ್ರದ ಎರವಲು ಪಡೆದಿರುವುದು ಸತ್ಯ ಎಂದು ಮತ್ತೊಬ್ಬ ಧಾರ್ಮಿಕ ವಿದ್ವಾಂಸ ಪ್ರೊ. ಲೂ ಜಿಯುನ್ ಪ್ರತಿಪಾದಿಸಿದರು.

ಚೀನಾಕ್ಕೆ ಭಾರತದ ರಾಯಭಾರಿಯಾಗಿರುವ ಪ್ರದೀಪ್ ಕುಮಾರ್ ರಾವತ್ ಮಾತನಾಡಿ, ರಾಮಾಯಣ ಯಾವಾಗ ರಚನೆಯಾಗಿದೆ ಎಂಬುದನ್ನು ಇತಿಹಾಸ ತಜ್ಞರು ನಿರ್ದಿಷ್ಟವಾಗಿ ತಿಳಿಸದಿದ್ದರೂ, ರಾಮಾಯಣವನ್ನು ಕ್ರಿ.ಪೂ. 7ನೇ ಶತಮಾನದಲ್ಲಿ ರಚಿಸಲಾಗಿದೆ ಎಂದು ಜ್ಯೋತಿರ್ವಿಜ್ಞಾನದ ಅಧ್ಯಯನವೊಂದು ಹೇಳಿದೆ. ರಾಮಾಯಣವು ಮಾನವ ನಾಗರಿಕತೆಯಲ್ಲಿಯೇ ಅತಿ ಹಳೆಯ ಸಾಹಿತ್ಯವೆಂದು ನಂಬಲಾಗಿದೆ ಎಂದು ಹೇಳಿದರು.

ಚೀನಾಕ್ಕೆ ಥಾಯ್ಲೆಂಡ್‌ನ ರಾಯಭಾರಿ ಚಟ್ಚಾಯ್ ವಿರಿಯವೆಜಕುಲ್, ಇಂಡೋನೇಷ್ಯಾದ ಉಪ ರಾಯಭಾರಿ ಪೆರುಲಿಯನ್ ಜಾರ್ಜ್ ಅವರು ತಮ್ಮ ದೇಶಗಳ ಮೇಲೆ ರಾಮಾಯಣ ಬೀರಿರುವ ಪ್ರಭಾವದ ಬಗ್ಗೆ ತಿಳಿಸಿದರು.

10 ಆನೆಗಳ ಸಾವಿನ ಪ್ರಕರಣ: ಮಧ್ಯಪ್ರದೇಶದ ಇಬ್ಬರು ಅಧಿಕಾರಿಗಳು ಅಮಾನತು

ಭೋಪಾಲ್, ಟಿ.3– ಉದ್ಯಾನವನದಲ್ಲಿ 10 ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸಿದ ಉನ್ನತ ಮಟ್ಟದ ತಂಡ ವರದಿ ಸಲ್ಲಿಸಿದ ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸರ್ಕಾರ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

ಮೀಸಲು ನಿರ್ದೇಶಕ ಗೌರವ್ ಚೌಧರಿ ಮತ್ತು ಅರಣ್ಯ ಅಧಿಕಾರಿ ಫತೇಹ್ ಸಿಂಗ್ ನಿನಾಮ ಮತ್ತು ಅವರ ಪ್ರಭಾರ ಸಹಾಯಕ ಸಂರಕ್ಷಣಾಧಿಕಾರಿಗಳ ವಿರುದ್ಧ ಲೋಪ ಎಸಗಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ತಮ್ಮ ಫೋನ್ ಸ್ವಿಚ್ ಆಫ್ ಮಾಡುವುದು, ರಜೆಯ ನಂತರ ಕೆಲಸಕ್ಕೆ ಹಿಂತಿರುಗದಿರುವುದು ಮತ್ತು ಇತರ ಕಾರಣಗಳಿಗಾಗಿ ಅಮಾನತುಗೊಳಿಸಲಾಗಿದೆ ಎಂದು ಸಿಎಂ ಭೋಪಾಲ್‌ನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ ಸಿಎಂ ತುರ್ತು ಸಭೆ ಕರೆದು ಅರಣ್ಯ ಕಿರಿಯ ಸಚಿವ ಪ್ರದೀಪ್ ಅಹಿರ್ವಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಶೋಕ್ ಬರನ್ವಾಲ್ ಮತ್ತು ಅರಣ್ಯ ಪಡೆ ಮುಖ್ಯಸ್ಥ ಅಸೀಮ್ ಶ್ರೀವಾಸ್ತವ ಅವರನ್ನೊಳಗೊಂಡ ತಂಡವನ್ನು ಮೀಸಲು ಪ್ರದೇಶಕ್ಕೆ ಕಳುಹಿಸಿ ಆನೆಗಳ ಸಾವಿನ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಭಾನುವಾರ ಸಂಜೆ ತಂಡವು ಭೋಪಾಲ್‌ಗೆ ಮರಳಿತು.

ಅ.29 ರಂದು, ಉಮಾರಿಯಾ ಜಿಲ್ಲೆಯ ಮೀಸಲು ಪ್ರದೇಶದ ಖಲೀಲ್ ವ್ಯಾಪ್ತಿಯ ಸಂಖಾನಿ ಮತ್ತು ಬಕೇಲಿಯಲ್ಲಿ ನಾಲ್ಕು ಕಾಡು ಆನೆಗಳು ಸತ್ತಿದ್ದು, ಅ.30 ರಂದು ನಾಲ್ಕು ಮತ್ತು ಅ.31 ರಂದು ಎರಡು ಸಾವನ್ನಪ್ಪಿವೆ. ಆನೆಗಳು ವಿಷಕಾರಿ ಪದಾರ್ಥ ವನ್ನು ಸೇವಿಸಿ ಸಾವನ್ನಪ್ಪಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಹಲವಾರು ತಂಡಗಳು ಘಟನೆಗಳ ಬಗ್ಗೆ ತನಿಖೆ ನಡೆಸುತ್ತಿವೆ.